

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ


ಏಪ್ರಿಲ್ 11 ಶನಿವಾರ 2026

46

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 46 | ಸಂಚಿಕೆ: 350 | ಪುಟಗಳು: 12
ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4



ಪುತ್ರ ಯತೀಂದ್ರ ಮೂಲಕ ವಸೂಲಿ ದಂಧೆ

- ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
- ಅವರ ಮಗನ ಆಶ್ರಯ ಕಮಿಟಿಗೆ ನೇಮಕ ಮಾಡಿದ್ದೇ ಅದಕ್ಕೆ
- ಸ್ವಂತ ಪಕ್ಷ ಕಟ್ಟಿ ಐದು ಸ್ಥಾನ ಗೆದ್ದು ತೋರಿಸಲಿ ನೋಡೋಣ!
- ಸೋತಾಗ ಸಿದ್ದರಾಮಯ್ಯ ಬೆನ್ನಿಗೆ ನಿಂತದ್ದು ದೇವೇಗೌಡರು

ಮೈಸೂರು, ಏ.10(ಎಂಕೆ)– ವಸೂಲಿ ದಂಧೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಅವರನ್ನೇ ನೇಮಿಸಿ ಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದ ಎಲ್ಲ ಅಧಿಕಾರಿಗಳಿಗೂ ಮಗನ ವಸೂಲಿ ದಂಧೆ ಹೇಗೆ ನಡೆಯುತ್ತದೆ ಎಂಬುದು ತಿಳಿದಿದೆ. ಮಗನಿಗೆ ಆಶ್ರಯ ಕಮಿಟಿ ಸದಸ್ಯತ್ವ ನೀಡಿ, ಜಿಲ್ಲೆ ನೋಡಿ ಕೊಳ್ಳುವಂತೆ ಬಿಟ್ಟಿದ್ದಾರೆ. ನಾನು ಮುಖ್ಯ ಮಂತ್ರಿ ಆಗಿದ್ದಾಗ ನನ್ನ ಮಗನಿಗೆ ಆಶ್ರಯ ಸಮಿತಿ ಸದಸ್ಯನನ್ನಾಗಿ ಮಾಡಿ ಯಾವುದಾದರೂ ಜಿಲ್ಲೆ ನೋಡಿಕೊ ಅಥವಾ ವಸೂಲಿ ಮಾಡು ಎಂದು ಹೇಳಲಿಲ್ಲ ಎಂದರು.

ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ನಾನು, ನನ್ನ ಮಗನನ್ನು ಜನರ ಅಪೇಕ್ಷೆಯಂತೆ ರಾಜಕೀಯಕ್ಕೆ ತಂದಿದ್ದೇನೆಯೇ ಹೊರತು, ವಸೂಲಿಗಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಅವರ ಮೊದಲ ಮಗನ ನಿಧನದ ಬಳಿಕ ಎರಡನೇ ಮಗನಿಗೆ ಆಶ್ರಯ ಕಮಿಟಿಯಲ್ಲಿ ಸದಸ್ಯನನ್ನಾಗಿ ಮಾಡಿದ್ದಾರೆ. ■ 6ನೇ ಪುಟಕ್ಕೆ


ಮೈಸೂರು ಜಿಲ್ಲಾ ಪಂಚಾಯತ್ ಮುಂದೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ಗೆ ಸರಿಯಾಗಿ ಬೆಣೆ ಹೊಡೆಯೋದು ಸಿದ್ದರಾಮಯ್ಯರೇ...!

ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಇಲ್ಲಿ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿ, ತಮಿಳುನಾಡಿನಲ್ಲಿ ಡಿಎಂಕೆ ಬಳಿ ಕ್ಷೇತ್ರಕ್ಕಾಗಿ ಬೇಡುತ್ತಾರೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತಾರೆ... ಬಿಹಾರದಲ್ಲಿ ಏನಾಯಿತು.. ಅಂತಹ ಪಕ್ಷ ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಎಷ್ಟು ಸರಿ.. ನಮ್ಮದು ಕರ್ನಾಟಕದಲ್ಲಿ ಸಣ್ಣ ಪಕ್ಷ, ದೊಡ್ಡ ಪಕ್ಷ ಕಾಂಗ್ರೆಸ್ ಕಥೆ ಏನಾಗಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಎಲ್ಲರೂ ಕಾಣಬಹುದು. ತಪ್ಪೇನಿಲ್ಲ. ಕೇವಲ ಬಾಯಿ ಮಾತಿನಲ್ಲಿ ಹೇಳಿದರೆ ಅದು ಆಗಲ್ಲ. ಬಾಯಲ್ಲಿ ಹೇಳಿದಷ್ಟು ಸುಲಭವೂ ಅಲ್ಲ. ಒಟ್ಟಿನಲ್ಲಿ ಕಾಂಗ್ರೆಸ್‌ಗೆ ಸರಿಯಾಗಿ ಬೆಣೆ ಹೊಡೆಯೋದು ಸಿದ್ದರಾಮಯ್ಯರೇ.

– ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ

ದೇವೇಗೌಡರಂತಹ ಅನುಭವ ಸಂಪನ್ನ ರಾಷ್ಟ್ರಕ್ಕೆ ಅಗತ್ಯ; ಪುನರಾಯ್ಕೆ ಬಿಜೆಪಿಗೆ ಬಿಟ್ಟಿದ್ದು!



ಹಾಸನ, ಏ.10– ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಪುನರಾಯ್ಕೆ ಮಾಡುವ ವಿಚಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹೈಕಮಾಂಡ್‌ಗೆ ಬಿಟ್ಟಿದ್ದು. ನಾವು ಯಾವುದರಲ್ಲೂ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ದೇವೇಗೌಡರ ರಾಜ್ಯಸಭೆ ಅವಧಿ ಮುಕ್ತಾಯವಾಗುವ ಬಗ್ಗೆ ಹಾಸನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ನಿಖಿಲ್, ದೇವೇಗೌಡರು ಮುತ್ಸದ್ಧಿ ರಾಜಕಾರಣಿ. ಅವರು ರಾಜ್ಯಸಭೆಯಲ್ಲಿರಬೇಕು ಎಂಬುದು ಪಕ್ಷಾತೀತವಾಗಿ ಎಲ್ಲರ ಅಭಿಲಾಷೆ. ಸದನದಲ್ಲಿ ರಾಜ್ಯದ ಹಿತದ ಬಗ್ಗೆ ಗಟ್ಟಿಧ್ವನಿಯಿಂದ ಮಾತನಾಡಿ, ■ 6ನೇ ಪುಟಕ್ಕೆ

ಸಂಪುಟ ಪುನರ್ರಚನೆ; ನಾಯಕತ್ವ ಬದಲಾವಣೆ ಕಸರತ್ತು ಮತ್ತೆ ಶುರು!

ಬೆಂಗಳೂರು, ಏ.10(ಕೆಎಂಶಿ)– ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಮುಗಿಯುತ್ತಿದ್ದಂತೆ ರಾಜ್ಯ ಮಂತ್ರಿಮಂಡಲ ಪುನರ್ ರಚನೆ ಮತ್ತು ನಾಯಕತ್ವ ಬದಲಾವಣೆ ವಿಚಾರ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಚುರುಕು ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಲಿದೆ.

ಸರ್ಕಾರ ಮತ್ತು ಆಡಳಿತಯಂತ್ರಕ್ಕೆ ಚುರುಕು ನೀಡಲು ಮಂತ್ರಿಮಂಡಲ ಪುನಾರಚನೆ ಮೂಲಕ ಹೊಸಬರಿಗೆ ಅವಕಾಶ ನೀಡುವಂತೆ, ಅದರಲ್ಲೂ, ಮೂರಕ್ಕಿಂತ ■ 6ನೇ ಪುಟಕ್ಕೆ

ಜಾತಿ ಸಮೀಕ್ಷೆಗೆ ತಡೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ, ಏ.10– ಜಾತಿ ಸಮೀಕ್ಷೆಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂಕೋರ್ಟ್ ವಜಾ ಮಾಡಿದೆ. ಅಲ್ಲದೇ, ಪಿಐಎಲ್‌ನಲ್ಲಿ ಬಳಸಿದ ಭಾಷೆ ಕುರಿತಂತೆ ಕೋರ್ಟ್, ಅರ್ಜಿದಾರನನ್ನು ತರಾಟೆಗೆ ತೆಗೆದುಕೊಂಡಿದೆ. ನಿಮ್ಮ ಅರ್ಜಿಯಲ್ಲಿ ಅಸಭ್ಯ ಭಾಷೆ ಬಳಸಿದ್ದೀರಿ. ನಿಮ್ಮ ಅರ್ಜಿಯನ್ನು ಬರೆದವರು ಯಾರು ಎಂದು ಕೋಪಗೊಂಡ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಖುದ್ದು ಹಾಜರಾಗಿದ್ದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಂದನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ

ಬೆಂಗಳೂರು, ಏ.10– 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ ಮಾಡಿತ್ತು. ಇಂದು ಅಧಿಕೃತವಾಗಿ ಆದೇಶ ಮಾಡಿದೆ. ಈ ಮಿತಿ ಸಡಿಲ ಆದೇಶ 2026–27ನೇ ಸಾಲಿನ ದಾಖಲಾತಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಶಾಲೆಯ ಪ್ರಾರಂಭ ಜೂನ್ 1 ರಿಂದ ಅನ್ವಯವಾಗುವಂತೆ 60 ದಿನದ ಅವಧಿಗೆ ಮಗುವಿನ ವಯಸ್ಸು ಲೆಕ್ಕ ಹಾಕಿ ದಾಖಲಾತಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ■ 6ನೇ ಪುಟಕ್ಕೆ

ಸರ್ಕಾರಿ ವಸತಿ ಕಾಲೇಜ್ ವಿದ್ಯಾರ್ಥಿಗಳಿಗೆ ಜೆಇಇ, ನೀಟ್, ಕೆಸಿಇಟಿಗೆ ತರಬೇತಿ

ಬೆಂಗಳೂರು, ಏ.10– ರಾಜ್ಯದ 72 ವಸತಿ ಕಾಲೇಜುಗಳಲ್ಲಿ ಜೆಇಇ, ನೀಟ್ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.

ಪಿಯುಸಿಯಲ್ಲಿ ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್, 2487 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್‌ನಲ್ಲಿ ಪಾಸ್ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ ಜೆಇಇ, ನೀಟ್, ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಹೆಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದಾರೆ.



ಕತ್ತಿ ಮಸೆಯುತ್ತಲೇ ಅಮೆರಿಕ-ಇರಾನ್ ಇಂದು ಮಾತುಕತೆ

ಇಸ್ಲಾಮಾಬಾದ್, ಏ.10– ದುರ್ಬಲವಾದ ತಾತ್ಕಾಲಿಕ ಕದನ ವಿರಾಮದ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಅನಿಶ್ಚಿತತೆ ಮುಂದುವರೆದಿದ್ದು, ಅಮೆರಿಕ–ಇರಾನ್ ನಡುವೆ ಇಂದು ಶಾಂತಿ ಮಾತುಕತೆಗೆ ಪಾಕಿಸ್ತಾನದಲ್ಲಿ ವೇದಿಕೆ ಸಿದ್ಧವಾಗಿದೆ. ಹೀಗಾಗಿ ಇಸ್ಲಾಮಾಬಾದ್‌ನಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವಿನ ಪ್ರಮುಖ ಮಧ್ಯವರ್ತಿಯಾಗಿರುವ ಪಾಕಿಸ್ತಾನವು, ಕದನ ವಿರಾಮದ ಒಪ್ಪಂದವು ಲೆಬನಾನ್ ಅನ್ನು ಒಳಗೊಂಡಿದೆ ಎಂದು ಹೇಳಿದೆ. ಆದರೆ ಅಮೆರಿಕ ಮತ್ತು ಇಸ್ರೇಲ್ ಇದನ್ನು ತಿರಸ್ಕರಿಸಿದ್ದು ಮಾತುಕತೆ ಮತ್ತಷ್ಟು ಜಟಿಲವಾಗಿದೆ. ಅನಿಶ್ಚಿತತೆಯ



ಹೊರತಾಗಿಯೂ, ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಆಗಮಿಸುತ್ತಿರುವ ಅಮೆರಿಕ ಮತ್ತು ಇರಾನ್ ಪ್ರತಿನಿಧಿಗಳು ಹಾಗೂ ಪತ್ರಕರ್ತರಿಗೆ ವೀಸಾ ಆನ್ ಆಗಮನ ಸೌಲಭ್ಯವನ್ನು ಪಾಕಿಸ್ತಾನ ಘೋಷಿಸಿದೆ.

ಮಾತುಕತೆಗೆ ಮುಂಚಿತವಾಗಿ ರೆಡ್ ಅಲರ್ಟ್‌ನಲ್ಲಿರುವ ರಾಜಧಾನಿ ಇಸ್ಲಾಮಾಬಾದ್‌ನಾದ್ಯಂತ ಭಾರೀ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ. ಭೇಟಿ ನೀಡುವ ಪ್ರತಿನಿಧಿಗಳಿಗೆ ಹಲವು–ಹಂತದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು 10,000 ಕ್ಕೂ ಹೆಚ್ಚು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಸೇನೆಯ ಬೆಂಬಲದೊಂದಿಗೆ ಪೊಲೀಸ್ ಮತ್ತು ಅರೆಸೈನಿಕ ರೇಂಜರ್‌ಗಳನ್ನು ನಿಯೋಜಿಸಲಾಗಿದೆ. ಪ್ರಮುಖ ಸರ್ಕಾರಿ ಕಟ್ಟಡಗಳನ್ನು ಹೊಂದಿರುವ ರೆಡ್ ಜೋನ್ ಅನ್ನು ಸೇನೆ ಮತ್ತು ರೇಂಜರ್‌ಗಳು ಕಾವಲು ಕಾಯುತ್ತಿದ್ದಾರೆ. ಇದು ಮಾರ್ಗಲ್ಲಾ ರಸ್ತೆಯ ■ 6ನೇ ಪುಟಕ್ಕೆ

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ನಮ್ಮವರಿಂದಲೇ ಷಡ್ಯಂತ್ರ

- ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರೂ ಆದ ಶಾಸಕರಾದ ಅರ್ಷದ್ ರಿಜ್ವಾನ್, ಸಲೀಂ ಅಹಮದ್ ಗುರುತರ ಆರೋಪ
- ಆದರೂ ನಮ್ಮದೇ ಪಕ್ಷದ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ


ಪತ್ರಿಕಾಗೋಷ್ಠಿಯಲ್ಲಿ ಸಲೀಂ ಅಹಮದ್ ಹಾಗೂ ಅರ್ಷದ್ ರಿಜ್ವಾನ್

ಬೆಂಗಳೂರು, ಏ.10(ಕೆಎಂಶಿ)– ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಸಲು ನಮ್ಮ ಮುಖಂಡರೇ ತೆರೆಮರೆಯಲ್ಲಿ ಕೆಲಸ ಮಾಡಿದ್ದಾರೆಂದು ಶಾಸಕರಾದ ಅರ್ಷದ್ ರಿಜ್ವಾನ್ ಹಾಗೂ ಸಲೀಂ ಅಹಮದ್ ಗುರುತರ ಆರೋಪ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ಹಿರಿಯ ಶಾಸಕರಾದ ತನ್ವೀರ್ ಸೇಠ್, ಹ್ಯಾರಿಸ್ ಸೇರಿದಂತೆ ಪಕ್ಷದ ಪ್ರತಿಯೊಬ್ಬ, ನಾಯಕರು ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ. ಆದರೆ, ಸಚಿವ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರುಗಳ ಹೆಸರು ಪ್ರಸ್ತಾಪಿಸದೆ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಮುಸ್ಲಿಂ ಸಮುದಾಯ ಯಾವುದೇ ಒಬ್ಬರನ್ನು ನಾಯಕ ಎಂದು ಪರಿಗಣಿಸಿಲ್ಲ. ಪ್ರಚಾರಕ್ಕೆ ಬರಲಿ, ಬಾರದಿರಲಿ, ಅಲ್ಪಸಂಖ್ಯಾತರು ಕಾಂಗ್ರೆಸ್ ಕೈಬಿಡುವುದಿಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವೇಳೆ ಅಲ್ಪಸಂಖ್ಯಾತರಿಗೆ ನೀಡಬೇಕೆಂಬ ವಿಚಾರ ಮುನ್ನೆಲೆಗೆ ಬಂದಿದ್ದು ನಿಜ. ಈ ಸಂದರ್ಭ ದಲ್ಲಿ ನಾಲ್ಕೈದು ಮುಖಂಡರು ಕಣಕ್ಕಿಳಿಯಲು ಪೈಪೋಟಿ ನಡೆಸಿದ್ದರು. ಅದರಲ್ಲಿ ಜಬ್ಬಾರ್ ಸಹ ಒಬ್ಬರು.

ಜಬ್ಬಾರ್ ಅವರಿಗೆ ಟಿಕೆಟ್ ನೀಡಬೇಕೆಂದು ಒಂದು ಹಂತದಲ್ಲಿ ನಾವು ತೀರ್ಮಾನ ಕೈಗೊಂಡಿದ್ದೆವು. ಆದರೆ, ಅವರ ಪರವಾಗಿ ಒಳ್ಳೆಯ ಅಭಿಪ್ರಾಯ ಮೂಡಿಬರಲಿಲ್ಲ. ಸಮುದಾಯ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಿದ್ದರೆ, ನಮ್ಮವರಿಗೇ ಟಿಕೆಟ್ ದೊರೆಯುತ್ತಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಲ್ಪಸಂಖ್ಯಾತ ಮುಖಂಡರು, ಸಚಿವರು, ಶಾಸಕರು ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಜರಿದ್ದರು.

ಮಲ್ಲಿಕಾರ್ಜುನ್ ತಂದೆ ಶಾಮನೂರು ಶಿವಶಂಕರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ತಮ್ಮ ಕುಟುಂಬದವರಿಗೇ ಟಿಕೆಟ್ ನೀಡಬೇಕೆಂಬ ಮನವಿಗೆ ಸಭೆ ಸ್ಪಂದಿಸಿತು.

ಸಭೆಯಲ್ಲಿದ್ದ ಜಮೀರ್ ಅಹಮದ್ ಖಾನ್ ಸೇರಿದಂತೆ ಎಲ್ಲರೂ ಒಮ್ಮತದಿಂದ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಯಿತು. ಈ ನಿರ್ಧಾರದ ನಂತರವೂ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲಿಲ್ಲ ಎಂದು ■ 6ನೇ ಪುಟಕ್ಕೆ

ಸಚಿವ ಜಮೀರ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

ದಾವಣಗೆರೆ/ ಬೆಂಗಳೂರು, ಏ.10– ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೈಕಮಾಂಡ್‌ಗೆ ದೂರು ನೀಡಿದ್ದಾರೆ.



ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಸುರ್ಜೇವಾಲಾ ■ 6ನೇ ಪುಟಕ್ಕೆ



ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳ ಜನ್ಮದಿನ; ಸಾರ್ವಜನಿಕರಿಗೆ ಉಚಿತ ಎಳನೀರು ವಿತರಣೆ



ಭಕ್ತ ಕನಕ ಪರಂಪರೆಯ ಹಿರಿಯ ಸಂತರು, ಕಾಗಿನೆಲೆ ಮಹಾಸಂಸ್ಥಾನ ಮಠದ ಜಗದ್ಗುರುಗಳಾದ ಪರಮಪೂಜ್ಯ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಮೈಸೂರು ಯುವ ಬಳಗದ ವತಿಯಿಂದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸದ್ವಿದ್ಯಾ ಶಾಲೆಯ ವೃತ್ತದಲ್ಲಿ ಶಾಸಕ ಹರೀಶ್ ಗೌಡ ಅವರು ಸಾರ್ವಜನಿಕರಿಗೆ ಉಚಿತವಾಗಿ ಎಳನೀರು ಹಾಗೂ ಸಿಹಿ ವಿತರಿಸಿ ಶ್ರೀಗಳ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ಕನಕದಾಸ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ರವಿಚಂದ್ರ, ನವೀನ,ನಾಗಣ್ಣ, ಮಹದೇವ್, ಸುಬ್ರಹ್ಮಣ್ಯ, ಮಂಗಳ, ಶಾಂತ,ಅಭಿಷೇಕ್ ಶಿವಣ್ಣ, ಹೇಮಂತ,ಲೋಕೇಶ್, ಶ್ರೀಕಾಂತ್ ಮಂಜುನಾಥ, ಪಾಪು, ಎಸ್ ಎನ್ ರಾಜೇಶ್, ಸುರೇಶ, ಮನು ನಾಯಕ್, ಹರ್ಷ, ಚಂದು, ಸುಜಲ್, ರಾಕೇಶ್, ರಘು,ಹಾಗೂ ಇನ್ನೂ ಅನೇಕ ಮುಖಂಡರು ಇದ್ದರು.

ಇಂದು ಡಾ.ಬಾಬು ಜಗಜೀವನರಾಮ್ ಪ್ರಶಸ್ತಿ ಪುರಸ್ಕೃತ ನಾರಾಯಣಗೆ ಅಭಿನಂದನೆ

ಮೈಸೂರು, ಏ.10(ಜಿಎ)–ಡಾ.ಬಾಬು ಜಗಜೀವನರಾಮ್ ರಾಜ್ಯ ಪ್ರಶಸ್ತಿಗೆ ಪುರಸ್ಕೃತರಾಗಿರುವ ಮಾಜಿ ಮೇಯರ್ ನಾರಾಯಣ ಅವರಿಗೆ ಅಭಿನಂದನಾ ಸಮಾರಂಭವನ್ನು ಏ.11ರಂದು ಬೆಳಗ್ಗೆ 11ಗಂಟೆಗೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಿಳಿಸಿದರು.



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಪೌರ ಕಾರ್ಮಿಕರ ಮುಖಂಡ ಎಸ್.ನಾಗರಾಜು ಈ ವಿಷಯ ತಿಳಿಸಿ, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ಎಂಎಲ್‌ಸಿ ಡಾ.ಡಿ.ತಿಮ್ಮಯ್ಯ, ಶಿವಕುಮಾರ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಾರಾಯಣ ಅವರು ಪೌರ ಕಾರ್ಮಿಕರ ಅಭಿವೃದ್ಧಿಗೆ ನೀಡಿದ ಕೊಡುಗೆ ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹೀಗಾಗಿ ಅಭಿನಂದಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ನಾಗಮ್ಮ, ಆರ್.ದಾಸು, ಯತಿರಾಜು, ಮಣಿ ಮತ್ತಿತರರು ಉಪಸ್ಥಿತರಿದ್ದರು.

ಮಂಚೇಗೌಡನಕೊಪ್ಪಲಿನಲ್ಲಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ



ಮೈಸೂರು, ಏ.10– ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಸ್ತ್ರೀ–ಶಕ್ತಿ ಸಂಘಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ ಎಂದು ಚಾಮರಾಜ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು ತಿಳಿಸಿದರು.

ಮೈಸೂರಿನ ಮಂಚೇಗೌಡನಕೊಪ್ಪಲಿನಲ್ಲಿ ಚಾಮುಂಡೇಶ್ವರಿ ಮಹಿಳಾ ಸ್ವ–ಸಹಾಯ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕುಟುಂಬದ ನಿರ್ವಹಣೆ, ಹಣಕಾಸು ಜವಾಬ್ದಾರಿ ಆ ಮನೆಯ ಯಜಮಾನಿಯ ಮೇಲಿರುತ್ತದೆ. ನಮ್ಮ ಸರ್ಕಾರ ಜಾರಿಗೆ ತಂದ ಸ್ತ್ರೀ–ಶಕ್ತಿ ಸಂಘಗಳು ಬಹಳ ಸ್ವಾವಲಂಬಿಯಾಗಿ ಸಂಘಗಳ ನಿರ್ವಹಣೆ ಮಾಡಿಕೊಂಡು ಬರುತ್ತಿವೆ. ಕರ್ನಾಟಕದ ಪ್ರತಿಯೊಂದು ಕುಟುಂಬವೂ ಸುಭೀಕ್ಷವಾಗಿರಲೆಂದು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ಈ ವೇಳೆ ಚಾಮುಂಡೇಶ್ವರಿ ಮಹಿಳಾ ಸ್ವ–ಸಹಾಯ ಸಂಘ, ಶಾರದ ಸ್ತ್ರೀ–ಶಕ್ತಿ ಸ್ವ–ಸಹಾಯ ಸಂಘ, ಕಾಳಿಕಾಂಬ ನಗರ ಮಹಿಳಾ ಸ್ವ–ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತ ಪತ್ರ ಬಳಕೆ: ಮಸೂದೆಗೆ ರಾಜ್ಯಪಾಲರ ತಡೆ

ಬೆಂಗಳೂರು:ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ 11 ಮಸೂದೆಗಳ ಪೈಕಿ, ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲು ಮತ ಪತ್ರ ಬಳಕೆಗೆ ಅವಕಾಶ ಕಲ್ಪಿಸುವ ಮಸೂದೆಯನ್ನು ಬಿಟ್ಟು, ಉಳಿದವುಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.


ಚುನಾವಣೆಗಳಲ್ಲಿ ಮತ ಪತ್ರ (ಬ್ಯಾಲೆಟ್ ಪೇಪರ್) ಬಳಸುವುದಕ್ಕೆ ಸಂಬಂಧಿಸಿದ 'ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2026' ರಾಜ್ಯಪಾಲರ ಪರಿಶೀಲನೆ ಹಂತದಲ್ಲಿದೆ ಎಂದು ಲೋಕಭವನದ ಮೂಲಗಳು ತಿಳಿಸಿವೆ.

ಒಪ್ಪಿಗೆ ಪಡೆದ ಮಸೂದೆಗಳು: ಕರ್ನಾಟಕ ಪೊಲೀಸ್ ಮಸೂದೆ, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ಮಸೂದೆ.

ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಮಸೂದೆ, ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿ (ರಕ್ಷಣೆ ಮತ್ತು ಸಕ್ರಮಾತಿ) ಮಸೂದೆ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಮಸೂದೆ, ಕರ್ನಾಟಕ ಧನ ವಿನಿಯೋಗ ಮಸೂದೆ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ಮಸೂದೆ.

ಇಂದು ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಫುಟ್ಬಾಲ್ ಮಹಿಳಾ ಚಾಂಪಿಯನ್‌ಶಿಪ್

ಮೈಸೂರು, ಏ. 10– ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಅಂತರ ಕಾಲೇಜು ರಾಜ್ಯ ಮಟ್ಟದ ಫುಟ್ಬಾಲ್ ಮಹಿಳಾ ಚಾಂಪಿಯನ್‌ಶಿಪ್ ಅನ್ನು ನಾಳೆ (ಏ. 11) NIE ಉತ್ತರ ಕ್ಯಾಂಪಸ್, ಕೂರ್ಗಳ್ಳಿಯ ಹೂಟಗಳ್ಳಿ ಕೈಗಾರಿಕಾ ಪ್ರದೇಶ, BEML ಪಕ್ಕದಲ್ಲಿ ಆಯೋಜಿಸಲಾಗಿದೆ. ವಿಟಿಯು ಮೈಸೂರು, ಬೆಳಗಾವಿ, ಕಲಬುರ್ಗಿ, ಮಂಗಳೂರು, ಮಧ್ಯ ಕರ್ನಾಟಕ, ಬೆಂಗಳೂರು (ದಕ್ಷಿಣ, ಉತ್ತರ ಮತ್ತು ಮಧ್ಯ) ವಿಭಾಗಗಳ ಎಂಜಿನಿಯರಿಂಗ್ ಕಾಲೇಜು ಫುಟ್ಬಾಲ್ ತಂಡಗಳು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.



ಕಳೆದ ಆವೃತ್ತಿಯ ಚಾಂಪಿಯನ್ಸ್ RVCE, ಬೆಂಗಳೂರು, ರನ್ನರ್ಸ್–ಅಪ್ BMSCE, ಬೆಂಗಳೂರು, 2ನೇ ರನ್ನರ್ಸ್–ಅಪ್ SJCE, ಮಂಗಳೂರು ಮತ್ತು 4ನೇ ಸ್ಥಾನ ಪಡೆದ CMRIT, ಬೆಂಗಳೂರು ತಂಡಗಳು ಕ್ರಮವಾಗಿ 1,2,3 ಮತ್ತು 4 ನೇ ಶ್ರೇಯಾಂಕ ಪಡೆದಿವೆ.

ಚಾಂಪಿಯನ್‌ಶಿಪ್ ಅನ್ನು ಅಂತರ ರಾಷ್ಟ್ರೀಯ ಫುಟ್‌ಬಾಲ್ ಮತ್ತು ಹ್ಯಾಂಡ್ ಬಾಲ್ ಆಟಗಾರ್ತಿ ಮತ್ತು ತರಬೇತುದಾರರಾದ ಶ್ರೀಮತಿ ಥಾರಾ ಆರ್ ಅರಗಮ್ ಉದ್ಘಾಟಿಸಲಿದ್ದಾರೆ. ಗೌರವಾನ್ವಿತ ಎನ್‌ಐಇ ಖಜಾಂಚಿ ಸತ್ಯಕುಮಾರ್.ಎನ್, ಅಧ್ಯಕ್ಷತೆ ವಹಿಸಲಿದ್ದಾರೆ. ಎನ್‌ಐಇ ಪ್ರಾಂಶುಪಾಲ ಡಾ. ನಾಗೇಂದ್ರ ಪರಾಶರ್, ಎನ್‌ಐಇ ಉಪ ಪ್ರಾಂಶುಪಾಲ ಡಾ. ಲಿಖಿತ್ ಕುಮಾರ್.ಎಂ.ವಿ ಮತ್ತು NIE ನ ಡೀನ್ ಯೋಜನೆ ಮತ್ತು ಮೂಲ ಸೌಕರ್ಯ ಡಾ.ಎಚ್.ಎಸ್. ಪ್ರಸನ್ನ, NIE ನ ಶೈಕ್ಷಣಿಕ ವ್ಯವಹಾರಗಳ ಡೀನ್ ಡಾ.ಎಚ್.ಪ್ರದೀಪ ಉಪಸ್ಥಿತರಿರುವರು. ಹೆಚ್ಚಿನ ಮಾಹಿತಿಗೆ ಮೊ. 7892417077 ಸಂಪರ್ಕಿಸಬಹುದು.

ವಿದ್ಯಾರ್ಥಿದೆಸೆಯಲ್ಲೇ ಪರಿಸರ ಪ್ರಜ್ಞೆ, ವನ್ಯಜೀವಿ ಸಂರಕ್ಷಣೆ ಅರಿವು

ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷ ಅಭಿಮತ

ಮೈಸೂರು,ಏ.10(ಎಂಟಿವೈ)– ವಿದ್ಯಾರ್ಥಿ ದೆಸೆಯಲ್ಲೇ ಪರಿಸರ ಪ್ರಜ್ಞೆ ಹಾಗೂ ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿಯುವುದು ಬಹಳ ಮುಖ್ಯ ಎಂದು ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷ ಹೇಳಿದರು.

ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ 'ಪರಿಸರ ವಿಜ್ಞಾನದಲ್ಲಿ ಸುಸ್ಥಿರ ಅಭಿವೃದ್ಧಿ' ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಹಾಗೂ ಜೀವ ವೈವಿಧ್ಯತೆ ಸಂರಕ್ಷಣೆಯಿಂದ ಮಾತ್ರ ಮಾನವ ಜೀವನ ಸುರಕ್ಷಿತ ಎಂಬುದನ್ನು ಚಿಕ್ಕ ವಯಸ್ಸಿನಿಂದಲೇ ಮನದಟ್ಟು ಮಾಡಬೇಕು ಎಂದರು.



ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆದ 'ಪರಿಸರ ವಿಜ್ಞಾನದಲ್ಲಿ ಸುಸ್ಥಿರ ಅಭಿವೃದ್ಧಿ' ಕುರಿತ ಒಂದು ದಿನದ ಕಾರ್ಯಾಗಾರವನ್ನು ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಪಿ.ಅನುಷ ಉದ್ಘಾಟಿಸಿದರು.

ಪರಿಸರ ಸಂರಕ್ಷಣೆ ಬಗ್ಗೆ ಹಿಂದಿನಿಂದಲೂ ಜಾಗೃತಿ ಮೂಡಿಸಲಾಗಿದೆ. ಇದರ ಬಗ್ಗೆ ಧಾರ್ಮಿಕ, ಐತಿಹಾಸಿಕ ನೆಲೆಗಟ್ಟಿನಲ್ಲಿ ಮನದಟ್ಟು ಮಾಡಲಾಗಿದೆ. ದೇವರ ವಾಹನಗಳೂ ಪ್ರಾಣಿ–ಪಕ್ಷಿಗಳೇ ಆಗಿವೆ. ಈ ಮೂಲಕ ಪ್ರತಿಯೊಂದು ಪ್ರಾಣಿ–ಪಕ್ಷಿಯನ್ನೂ ದೈವಿಕ ನೆಲೆಗಟ್ಟಿನಲ್ಲಿ ಕಾಣಬೇಕೆಂದು ತಿಳಿಸಲಾಗಿದೆ. ಇದನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮೈಸೂರು ಮೃಗಾಲಯದಲ್ಲೂ ವನ್ಯಜೀವಿ, ಪರಿಸರ ಸಂರಕ್ಷಣೆ ಸಂಬಂಧಿತ ವಿವಿಧ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಅರಣ್ಯ ಇಲಾಖೆಯು ಸಾರ್ವಜನಿಕ ಸೇವೆಯೊಂದಿಗೆ ಪರಿಸರ, ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಇಲಾಖೆ ಅಭಿವೃದ್ಧಿ ವಿರೋಧಿಯಲ್ಲ. ಆದರೆ ಪರಿಸರ ನಾಶವಾಗದಂತೆ ನಿಗಾ ವಹಿಸುವುದು ಬಹಳ ಮುಖ್ಯ. ಪರಿಸರದ ಮೇಲಾಗಬಹುದಾದ ದುಷ್ಪರಿಣಾಮಗಳನ್ನು ವಿವರಿಸಿ, ಅನಗತ್ಯ ಕಾಮಗಾರಿಗಳನ್ನು ಮಾತ್ರ ತಡೆಹಿಡಿಯುವಂತೆ ಒತ್ತಡ ಹೇರಲಾಗುತ್ತದೆ. ಇದರಿಂದ ಹಲವರ ಟೀಕೆ, ಕೆಂಗಣ್ಣಿಗೂ ಗುರಿಯಾಗಬೇಕಾಗುತ್ತದೆ. ಏನೇ ಆದರೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಮೈಸೂರು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಜಿ.ದೇವಿಪ್ರಸಾದ್ ಮಾತನಾಡಿ, ಜನ ನೈಸರ್ಗಿಕ ಸಂಪತ್ತನ್ನು ವಿವೇಚನಾಪೂರ್ವಕವಾಗಿ ಬಳಸಿಕೊಳ್ಳಬೇಕು. ಪ್ರಕೃತಿ ಮಾನವ ಕುಲಕ್ಕೆ ಅಪಾರ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ಸಂಪನ್ಮೂಲವನ್ನು ಸಂರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಇನ್ನಾದರೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡದಿದ್ದರೆ ಮಾನವ ಕುಲಕ್ಕೆ ಬಹುದೊಡ್ಡ ಗಂಡಾಂತರ ಎದುರಾಗಲಿದೆ. ಮಾನವ ಸ್ವಾರ್ಥವನ್ನು ಬಿಟ್ಟು ಪರಿಸರದ ಸಂರಕ್ಷಣೆಯ ಕಡೆಗೆ ಗಮನಕೊಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ರೇಚಣ್ಣ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಡಿ.ಎಂ.ಲೋಕೇಶ್ವರಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದಿಶಾ ಡಿ.ರಾವ್, ಅನಘ, ವೈ.ಆರ್.ನಿರೀಕ್ಷಾ, ಎನ್.ಎಸ್. ಸುಸ್ಮಿತಾ ಹಾಗೂ ಡಿ.ವೈ. ತೃಪ್ತಿ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ನಂತರ ನಡೆದ ಗೋಷ್ಠಿಯಲ್ಲಿ ಪರಿಸರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಎಸ್. ರೂಪಾಂಜಲಿ 'ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಸುಸ್ಥಿರ ತಂತ್ರಗಳು' ಕುರಿತು, ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕಿ ಡಾ.ಆರ್.ಲತಾಮಣಿ 'ಘನ ತ್ಯಾಜ್ಯ ನಿರ್ವಹಣೆ' ಕುರಿತು ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಟಿ.ವಾದಿರಾಜ್ 'ಪ್ರಸ್ತುತ ಪರಿಸರದಲ್ಲಿ ಸುಸ್ಥಿರ ಅಭಿವೃದ್ಧಿ' ಕುರಿತು ವಿಷಯ ಮಂಡಿಸಿದರು.



ಸುತ್ತೂರು ಶ್ರೀಕ್ಷೇತ್ರದಲ್ಲಿ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್‌ಎಸ್ ಮಹಾವಿದ್ಯಾಪೀಠದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿರುವ ಆಯುರ್ವೇದ, ವಾಕ್–ಶ್ರವಣ, ನರ್ಸಿಂಗ್ ವಿದ್ಯಾರ್ಥಿಗಳ ಶಿಬಿರದಲ್ಲಿ ಕಪಿಲಾರತಿಯನ್ನು ನೆರವೇರಿಸಲಾಯಿತು. ಶಿಬಿರಾರ್ಥಿಗಳು ಕಪಿಲಾ ಮಾತೆಗೆ ಭಕ್ತಿ ಭಾವದಿಂದ ಜ್ಯೋತಿ ಬೆಳಗಿಸಿ, ಶ್ರದ್ಧಾ ಭಕ್ತಿಯನ್ನು ಸಮರ್ಪಿಸಿದರು.

ಏ.14ಕ್ಕೆ ಸ್ತಬ್ಧ ಚಿತ್ರಗಳು, ಕಲಾತಂಡದೊಂದಿಗೆ ಭೀಮೋತ್ಸವ ಅದ್ದೂರಿ ಮೆರವಣಿಗೆ

ಮೈಸೂರು, ಏ.10(ಜಿಎ)–ಅಂಬೇಡ್ಕರ್ ಜಯಂತಿ ಅಂಗವಾಗಿ ಮೈಸೂರಿನ ಗಾಂಧಿ ನಗರ ಡಾ.ಬಿ.ಆರ್.ಅಂಬೇಡ್ಕರ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಏ.14ರಂದು ಸಂಜೆ 7ಗಂಟೆಗೆ ಅಂಬೇಡ್ಕರ್ ಅವರ ಜೀವನ ಚರಿತ್ರೆ ಸಾರುವ ಆಕರ್ಷಕ ಸ್ತಬ್ಧಚಿತ್ರಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡ ಭೀಮೋತ್ಸವ ಶೀರ್ಷಿಕೆಯ ಅದ್ದೂರಿ ಮೆರವಣಿಗೆ ನಗರದಲ್ಲಿ ಬಡಾವಣೆಯಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಶರತ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಬಡಾವಣೆಯ ಅಂಬೇಡ್ಕರ್ ವೃತ್ತದಿಂದ ಈ ಮೆರವಣಿಗೆ ಹೊರಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಂಸದ ಯದುವೀರ್, ಶಾಸಕ ಕೆ.ಹರೀಶ್‌ಗೌಡ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10ಗಂಟೆಗೆ ಗಾಂಧಿನಗರದ ಮನೆ ಮಂಚಮ್ಮ ದೇವಾಲಯದಲ್ಲಿ ರಕ್ತದಾನ ಶಿಬಿರ ಇರಲಿದೆ. ಬೈಕ್ ರ್‍ಯಾಲಿ, ಆಕರ್ಷಕ ಲೇಸರ್ ಶೋ ಸಹಾ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿ, ಈ ಹಿಂದೆ ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಶೋಕಪುರಂ, ಗಾಂಧಿನಗರ ಬಡಾವಣೆಗೆ ಮಾತ್ರ ಸೀಮಿತವಾಗಿತ್ತು. ಆಚರಿಸಲು ಹೆದರುವ ಪರಿಸ್ಥಿತಿ ಇತ್ತು. ಆದರೆ ಕಾಲ ಬದಲಾದಂತೆ ಅಂಬೇಡ್ಕರ್ ವಿಶ್ವವ್ಯಾಪಿಯಾಗಿದ್ದಾರೆ. ದಲಿತರು ಎಂದು ಹೇಳಿಕೊಳ್ಳಲು ಹೆಮ್ಮೆ ಪಡುವ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಹೀಗಾಗಿ ಅವರ ವಿಚಾರಗಳನ್ನು ದಲಿತರ ಮನಸ್ಸಿಗೆ ನಾಟುವಂತೆ ಮಾಡಬೇಕಾದ ಹೊಣೆಗಾರಿಕೆ ಎಲ್ಲರದ್ದಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಆರ್.ಸಿದ್ದಪ್ಪ, ರಮೇಶ್, ಚರಣ್, ಶಿವಣ್ಣ ಉಪಸ್ಥಿತರಿದ್ದರು.

ಏ.11,12,13 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ



ಮೈಸೂರು, ಏ.10– ಜಯಲಕ್ಷ್ಮೀಪುರಂ ವಿದ್ಯುತ್ ಮಾರ್ಗದಲ್ಲಿ ಭೂಗತ ಕೇಬಲ್ ಕೆಲಸದ ನಿಮಿತ್ತ ಏ.11, 12 ಮತ್ತು 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಯಲಕ್ಷ್ಮೀಪುರಂ, ಕಾಳಿದಾಸ ರಸ್ತೆ, ಗೋಕುಲಂ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ಆಶ್ರಯ ಮನೆ ಕೊಡಿಸುವುದಾಗಿ ಹಣ ಪಡೆದು ವಂಚನೆ

ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದವರಿಗೆ ಜೈಲು ಶಿಕ್ಷೆ

ಮೈಸೂರು, ಏ.10(ಎಂಕೆ)– ಆಶ್ರಯ ಯೋಜನೆಯಡಿ ಕಡಿಮೆ ಮೊತ್ತಕ್ಕೆ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ, ಪ್ರಶ್ನಿಸಿದವರಿಗೆ ಕೊಲೆ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ 4 ವರ್ಷ 6 ತಿಂಗಳು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 1ನೇ ಅಧಿಕ ಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಮೈಸೂರಿನ ಮಹದೇವಪುರ ನಿವಾಸಿಗಳಾದ ಎಂ.ಬಿ.ಶಂಕರ್, ಜೋಸೆಫ್ ಸ್ಟೀಫನ್ ಶಿಕ್ಷೆಗೆ ಒಳಗಾದ ಆರೋಪಿಗಳು. ಚರ್ಚ್‌ವೊಂದರ ಬೋಧಕನಾಗಿದ್ದ ಆರೋಪಿ ಜೋಸೆಫ್ ಸ್ಟೀಫನ್, ಎಂ.ಬಿ.ಶಂಕರ್ ಜೊತೆ ಸೇರಿ ಕೆಎಸ್‌ಆರ್‌ಟಿಸಿ ಡಿಪೋ ಕಂಡಕ್ಟರ್ ಮತ್ತು ಚಾಲಕರಾಗಿದ್ದ ಸಿದ್ದರಾಮ ಛಲವಾದಿ, ಭಾಸ್ಕರ್ ರಾವ್ ದೊಡ್ಡಮನಿ ಮತ್ತು ಜಯರಾಮ್ ಅವರಿಗೆ ಕಡಿಮೆ ಮೊತ್ತಕ್ಕೆ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ, ಸಿದ್ದರಾಮ ಛಲವಾದಿ ಮತ್ತು ಭಾಸ್ಕರ್‌ರಾವ್ ದೊಡ್ಡಮನಿ ಅವರಿಂದ ತಲಾ 3.70 ಲಕ್ಷ ರೂ. ಮತ್ತು ಜಯರಾಮ್ ಅವರಿಂದ 5.60 ಲಕ್ಷ ರೂ ಪಡೆದು ವಂಚಿಸಿದ್ದಾರೆ.

ಅಲ್ಲದೆ ಹಣ ವಾಪಸ್ಸು ನೀಡುವಂತೆ ಕೇಳಲು ಹೋದಾಗ ಆರೋಪಿ ಎಂ.ಬಿ. ಶಂಕರ್ ತಾನು ನ್ಯಾಯಾಧೀಶನಿದ್ದೇನೆ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ, ನಿಮಗೊಂದು ಗತಿ ಕಾಣಿಸುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ಅಂದಿನ ಇನ್ಸ್‌ಪೆಕ್ಟರ್ ಮೋಹಿತ್ ಸಹದೇವ್ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ 1ನೇ ಅಧಿಕ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಎ.ಜಿ.ಶಿಲ್ಪ, ಆರೋಪಿಗಳಿಬ್ಬರಿಗೆ 4 ವರ್ಷ 6 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ, ನೊಂದವರಿಗೆ 1.50 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಪ್ರಕಾಶ ವಾದ ಮಂಡಿಸಿದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

11.4.2026 ಶನಿವಾರ, ಮಳೆ ನಕ್ಷತ್ರ: ರೇವತಿ 31.03.2026 ರಿಂದ 13.04.2026
ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ,
ತಿಥಿ: ನವಮಿ, ನಕ್ಷತ್ರ: ಉತ್ತರಷಾಢ, ರಾಹುಕಾಲ: ಬೆಳಗ್ಗೆ 9ರಿಂದ 10.30ರವರೆಗೆ

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಬೆಳಗ್ಗೆ 6.30 ರಿಂದ ದೇಹ–ಮನಸ್ಸುಗಳ ಆರೋಗ್ಯಕ್ಕಾಗಿ ಯೋಗಾಭ್ಯಾಸ ತರಗತಿ, ಬೆಳಗ್ಗೆ 9.30 ರಿಂದ ಫೈಲ್ಸ್, ಮೂಲವ್ಯಾಧಿ, ಫಿಸ್ತುಲಾ, ಭಗಂದರ, ನಾಡಿವ್ರಣ, ಫಿಶರ್ ತೊಂದರೆಗಳಿಗೆ ತಪಾಸಣಾ ಮತ್ತು ಸಲಹಾ ಶಿಬಿರ, ಕೊಲೆಸ್ಟ್ರಾಲ್ ಚಿಕಿತ್ಸಾ ಶಿಬಿರ, ಮಹಿಳೆಯರಲ್ಲಿ ಯೋನಿ ಸೋಂಕು ತಪಾಸಣಾ ಶಿಬಿರ, ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ, ಸ್ಥಳ: ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ, ಆಲನಹಳ್ಳಿ.

■ **ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಅಂತರ ಕಾಲೇಜು** : ರಾಜ್ಯ ಮಟ್ಟದ ಫುಟ್ಬಾಲ್ ಮಹಿಳಾ ಚಾಂಪಿಯನ್‌ಶಿಪ್ ಮತ್ತು ಆಯ್ಕೆ ಪ್ರಕ್ರಿಯೆ, ಉದ್ಘಾಟನೆ : ಅಂತರರಾಷ್ಟ್ರೀಯ ಫುಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಆಟಗಾರ್ತಿ ಮತ್ತು ತರಬೇತುದಾರರಾದ ಶ್ರೀಮತಿ ಥಾರಾ ಆರ್ ಅರಗಮ್, ಅಧ್ಯಕ್ಷತೆ : ಎನ್‌ಐಇ ಖಜಾಂಚಿ ಸತ್ಯಕುಮಾರ್. ಎನ್, ಉಪಸ್ಥಿತರು : ಎನ್‌ಐಇ ಪ್ರಾಂಶುಪಾಲ ಡಾ. ನಾಗೇಂದ್ರ ಪರಾಶರ್., ಎನ್‌ಐಇ ಉಪ ಪ್ರಾಂಶುಪಾಲ ಡಾ. ಲಿಖಿತ್ ಕುಮಾರ್.ಎಂ.ವಿ, ಎನ್‌ಐಇನ ಡೀನ್ ಯೋಜನೆ ಮತ್ತು ಮೂಲಸೌಕರ್ಯ ಡಾ.ಎಚ್.ಎಸ್. ಪ್ರಸನ್ನ, ಡಾ.ಎಚ್.ಪ್ರದೀಪ, ಸ್ಥಳ: ಕಾಲೇಜು ಆವರಣ, ಕೂರ್ಗಳ್ಳಿ, ಬೆಳಗ್ಗೆ 9.30ಕ್ಕೆ.

■ **ರಾಮ್‌ಸನ್ಸ್ ಕ್ರೀಡಾ ಕೌಶಲ್ಯ** : ಪಾರಂಪರಿಕ ಹಾಸು ಆಟಗಳ 11 ನೇ ದ್ವೈವಾರ್ಷಿಕ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್, ಬೆಳಗ್ಗೆ 10 ರಿಂದ.

■ **ವಿದ್ಯಾವರ್ಧಕ ಕಾನೂನು ಕಾಲೇಜು** : ಕೆ. ಪುಟ್ಟಸ್ವಾಮಿಯವರ ನೆನಪಿಗಾಗಿ 7ನೇ ದತ್ತಿ ಉಪನ್ಯಾಸ ಕಾರ್ಯಕ್ರಮ, ವಿಷಯ : ಭಾರತದಲ್ಲಿ ಗ್ರಾಹಕೀಕರಣ–ಗ್ರಾಹಕ ರಕ್ಷಣೆ ಮತ್ತು ಗ್ರಾಹಕರ ಹಿತರಕ್ಷಾ ವಕೀಲಿಕೆ, ದತ್ತಿ ಉಪನ್ಯಾಸ : ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಕಾರ್ಯನಿರ್ವಾಹಕ ಅಧ್ಯಕ್ಷ ಜಸ್ಟೀಸ್ ಡಾ. ಹೆಚ್.ಬಿ. ಪ್ರಭಾಕರ ಶಾಸ್ತ್ರಿ, ಅಧ್ಯಕ್ಷತೆ : ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ, ಉಪಸ್ಥಿತರು : ಕಾರ್ಯದರ್ಶಿ ಪಿ. ವಿಶ್ವನಾಥ್, ಖಜಾಂಚಿ ಶ್ರೀಶೈಲ ರಾಮಣ್ಣನವರ್, ಕಾಲೇಜು ಅಧ್ಯಕ್ಷ ಎಸ್. ಶಿವಲಿಂಗಯ್ಯ, ಸ್ಥಳ: ಪಿ.ಎಂ. ಚಿಕ್ಕಬೋರಯ್ಯ ಸಭಾಂಗಣ, ಬೆಳಗ್ಗೆ 10ಕ್ಕೆ.

■ **ಸುರುಚಿ ರಂಗ ಮನೆ ಕಲಾಸುರುಚಿ** : ಕಥೆ ಕೇಳೋಣ ಬನ್ನಿ ಕಾರ್ಯಕ್ರಮ, ಕಥೆ ಹೇಳುವವರು : ಸದ್ವಿದ್ಯಾ ಪ್ರೌಢಶಾಲೆಯ ನಿವೃತ್ತ ಆಂಗ್ಲ ಭಾಷಾ ಶಿಕ್ಷಕ, ಹಿರಿಯ ರಂಗಕರ್ಮಿ ಕೆ.ಎನ್. ಕೃಷ್ಣಪ್ರಸಾದ್, ಸ್ಥಳ: ಸುರುಚಿ ರಂಗ ಮನೆ ಕಲಾಸುರುಚಿ, ಚಿತ್ರಭಾನು ರಸ್ತೆ, ಕುವೆಂಪುನಗರ, ಸಂಜೆ 4.30 ರಿಂದ.

■ **ರಂಗವಲ್ಲಿ, ಪಾರದರ್ಶಕ ಮೀಡಿಯಾ ಫೌಂಡೇಷನ್** : ಪಾರದರ್ಶಕ ಪ್ರಜಾಪ್ರಭುತ್ವ ಮಾಲೆ–01 ಭೂ ಕಬಳಿಕೆ ಸಿದ್ಧಾಂತ ಪುಸ್ತಕ ಬಿಡುಗಡೆ ಸಮಾರಂಭ, ಉಪಸ್ಥಿತರು : ಲೇಖಕ ನಾ. ದಿವಾಕರ, ವಕೀಲ ಜಿ.ಟಿ. ನರೇಂದ್ರ, ಜಿ. ಮಹಾಂತೇಶ್, ಪಾರದರ್ಶಕ ಮೀಡಿಯಾ ಫೌಂಡೇಷನ್ ನಿರ್ದೇಶಕ ಮಲ್ಲಿಕಾರ್ಜುನ ಭಟ್ಟರಹಳ್ಳಿ, ಸ್ಥಳ: ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ, ಹಾರ್ಡ್ವಿಕ್ ಶಾಲೆ ಆವರಣ, ಜೆಎಲ್‌ಬಿ ರಸ್ತೆ, ಸಂಜೆ 5ಕ್ಕೆ.

■ **ಶ್ರೀರಾಮಕೃಷ್ಣ ಆಶ್ರಮ** : ಸ್ವಾಮಿ ಮಹೀಪಾಲಾನಂದ ಅವರಿಂದ ಇನ್‌ಸೈಟ್ಸ್ ಫ್ರಂ ಪ್ಯಾರಾಬಲ್ಸ್ ಆಫ್ ಶ್ರೀ ರಾಮಕೃಷ್ಣ–15 ಕುರಿತು ಪ್ರವಚನ, ಸ್ಥಳ: ಸ್ವಾಮಿ ಶಾಂಭವಾನಂದಜೀ ಸ್ಮಾರಕ ಸಭಾಂಗಣ, ಯಾದವಗಿರಿ, ಸಂಜೆ 6 ರಿಂದ.

■ **ಶ್ರೀ ಪ್ರಸನ್ನ ಸುಂದರ ರಾಮ ಮಂದಿರ ಸೇವಾ ಸಮಿತಿ ಟ್ರಸ್ಟ್** : ಶ್ರೀ ಪರಾಭವ ನಾಮ ಸಂವತ್ಸರ 90ನೇ ವರ್ಷದ ಶ್ರೀ ರಾಮೋತ್ಸವ, ವಿದ್ವಾನ್ ಎ.ವಿ. ದತ್ತಾತ್ರೇಯ ಮತ್ತು ತಂಡದವರಿಂದ ಮ್ಯಾಂಡೋಲಿನ್ ವಾದನ, ಸ್ಥಳ: ಶ್ರೀ ರಾಮಮಂದಿರ, ಜಯನಗರ 2ನೇ ಮುಖ್ಯ ರಸ್ತೆ, ಸಂಜೆ 6 ರಿಂದ.

■ **ವ್ಯವಸ್ಥಾಪಕರು** : ಭಗಿನಿ ಸಂಗೀತೋತ್ಸವ, ವಿದುಷಿ ಅಂಜನಾ ಪಿ. ರಾವ್, ಬೆಂಗಳೂರು ಅವರಿಂದ ಗಾಯನ, ವಿದುಷಿ ಪೃಥ್ವಿ ಭಾಸ್ಕರ್–ವಯೋಲಿನ್, ವಿದ್ವಾನ್ ಶಿವಶಂಕರಸ್ವಾಮಿ ಹೆಚ್.ಎಲ್.–ಮೃದಂಗ, ವಿದ್ವಾನ್ ಎಂ.ಆರ್. ಮಂಜುನಾಥ್–ಘಟಂ, ಸ್ಥಳ: ಬಿಎಸ್‌ಎಸ್ ವಿದ್ಯೋದಯದ ಪದ್ಮಜಾ ಶ್ರೀನಿವಾಸ್ ಸಭಾಂಗಣ, ಕೃಷ್ಣಮೂರ್ತಿಪುರಂ, ಸಂಜೆ 6 ರಿಂದ.

■ **ಕಲಾಸುರುಚಿ ಮತ್ತು ಕುತೂಹಲ–ಕನ್ನಡ** : ಸೈನ್ಸ್ ಸಂಜೆ ಕಾರ್ಯಕ್ರಮ, ಬೆಂಗಳೂರಿನ ಟಿಐಎಫ್‌ಆರ್ ಅಂತರರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನಗಳ ಕೇಂದ್ರದ ಸಹ ಪ್ರಾಧ್ಯಾಪಕ ವಿಜಯಕುಮಾರ್ ಕೃಷ್ಣಮೂರ್ತಿ ಜೀವ ಮತ್ತು ಫಿಸಿಕ್ಸ್ ವಿಷಯ ಕುರಿತು ಉಪನ್ಯಾಸ, ಸ್ಥಳ : ಸುರುಚಿ ರಂಗಮನೆ, ಸಂಜೆ 6.30 ರಿಂದ.

ಮೈಸೂರು ಆಕಾಶವಾಣಿ




ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ಪ್ರಾಯೋಜಿತ ಕಾರ್ಯಕ್ರಮ – ಹರಿತ್ತೆ ಜಗತ್ತು ಸಸ್ಯ ವೈದ್ಯರ ಕಿವಿಮಾತು, ಪ್ರಸ್ತುತಿ : ಡಾ. ವಸಂತಕುಮಾರ್ ತಿಮಕಾಪುರ, ಪ್ರಾಯೋಜಕರು–ಗ್ರೀನ್ ಲೈಟ್ ಕ್ರಾಪ್ ಟೆಕ್, ಮೈಸೂರು, 6.40 ಅರಿವಿನ ಶಿಖರ–ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ–ಎಂ. ರಾಘವೇಂದ್ರ, ಹಾಗೂ ಅಮೃತಾ ನಿತಿನ್ ಶಾಸ್ತ್ರಿ, ವ್ಯಾಖ್ಯಾನ–ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, 6.50 ರೈತರಿಗೆ ಸಲಹೆ, 7.15 ಭಾವಗೀತೆ, 8.30 ಚಿತ್ರಗೀತೆಗಳು, 10.00 ಕರ್ನಾಟಕ ಶಾಸ್ತ್ರೀಯ ಸಂಗೀತ, ಎಂ. ಎ. ಜ್ಯೋತಿ – ಹಾಡುಗಾರಿಕೆ, 10.30 ಹಿಂದಿ ಚಿತ್ರಗೀತೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ ನಮ್ಮೂರ್ ಹೆಸರು, ಪ್ರಸ್ತುತಿ : ಡಾ. ಮೈಸೂರು ಉಮೇಶ್

ಮಧ್ಯಾಹ್ನ: 12.05 ವನಿತಾ ವಿಹಾರ, 12.35 ದೇವರನಾಮ, 12.45 ಜನಪದ ಸಂಗೀತ, 1.00 ಪ್ರಗತಿ ಪಥ– ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಸರಣಿ, 1.20 ಭಾವಗೀತೆಗಳು, 2.40 ಹಿಂದಿ ಚಿತ್ರಗೀತೆಗಳು, 3.00 ಜನಪದ ಸಂಗೀತ, 3.30 ಮಕ್ಕಳ ಮಂಟಪ, 4.00 ನಾಟಕ –ಅವಾಂತರದ ಸೀನಪ್ಪ, 4.30 ನೆನಪಿನಂಗಳ (ಧ್ವನಿ ಮುದ್ರಣ ಭಂಡಾರದಿಂದ), 5.05 ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 6.30 ಪ್ರಾಯೋಜಿತ ಕಾರ್ಯಕ್ರಮ– ಕೃಷಿ ಕ್ಷೇತ್ರದಲ್ಲಿ ಕೋರಮಂಡಲ್ ಅಂತಾರಾಷ್ಟ್ರೀಯ ನಿಗಮದ ಪಾತ್ರ, ಪ್ರಾಯೋಜಕರು– ಕೋರಮಂಡಲ್ ಇಂಟರ್ ನ್ಯಾಷನಲ್ ಲಿಮಿಟೆಡ್, 6.50 ಕೃಷಿರಂಗ :ಕಿಸಾನ್‌ವಾಣಿ, ಭಾರತ ಸರ್ಕಾರದ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯ ಪ್ರಾಯೋಜಿತ ಕಾರ್ಯಕ್ರಮ. ಸಮಗ್ರ ಕೃಷಿಯ ಪ್ರಾಮುಖ್ಯತೆ ಕುರಿತು ಸಂವಾದ ಭಾಗವಹಿಸುತ್ತಾರೆ–ಗುಂಡ್ಲುಪೇಟೆ ತಾಲೂಕು, ಬೇಗೂರು ಹೋಬಳಿ ಬನ್ನಿತಾಳಪುರದ ಕೃಷಿಕ ದಂಪತಿ ಬಿ. ಜೆ. ಮಹದೇವಶೆಟ್ಟಿ ಮತ್ತು ಎನ್. ಎಂ. ಜಯಲಕ್ಷ್ಮಿ, ಪ್ರಸ್ತುತಿ–ಎನ್. ಕೇಶವಮೂರ್ತಿ, 8.00 ಸವಿನೆನಪು, 9.30 ಯುವವಾಣಿ, 10.00 ರಾಷ್ಟ್ರೀಯ ಸಂಗೀತ ಕಾರ್ಯಕ್ರಮ –ಗುರುವಿಲ್ಲಿ ಅಪ್ಪಣ್ಣ ಮತ್ತು ಸಂಗಡಿಗರಿಂದ ನಾದಸ್ವರ ವಾದನ

ಮೈಸೂರು ಮಿತ್ರ ಶನಿವಾರ 11 ಏಪ್ರಿಲ್ 2026

ಧ್ರುವ್ 'ವೈಭವ'ದಾಟಕ್ಕೆ ಮಣಿದ ಆರ್‌ಸಿಬಿ



ಗುವಾಹಟಿ, ಏ.10(ಏವಿಹೆಚ್)– ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ತಾನ್ ರಾಯಲ್ಸ್ 6 ವಿಕೆಟ್‌ಗಳ ಜಯ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. ನಂತರ ಆರ್‌ಆರ್ 2 ಓವರ್ ಬಾಕಿ ಇರುವಂತೆಯೇ 4 ವಿಕೆಟ್ ನಷ್ಟಕ್ಕೆ ಗುರಿ ಬೆನ್ನತ್ತಿ ಗೆಲುವಿನ ನಾಗಾಲೋಟ ಮುಂದುವರಿಸಿತು.

ಆರ್‌ಸಿಬಿ ಪರ ದೇವದತ್ ಪಡಿಕ್ಕಲ್ 14, ಕೊಹ್ಲಿ 32, ಟಿವಿಡ್ ಡೇವಿಡ್ 13, ರೊಮಾರಿಯೊ ಶೆಫರ್ಡ್ 22, ನಾಯಕ ರಜತ್ ಪಟಿದಾರ್ 63, ವೆಂಕಟೇಶ್ ಐಯ್ಯರ್ 29, ಭುವನೇಶ್ವರ್ ಕುಮಾರ್ 9 ರನ್ ಗಳಿಸಿದರು. ಆರ್‌ಆರ್ ಪರ ಜೋಫ್ರಾ ಆರ್ಚರ್, ರವಿ ಬಿಷ್ಣೋಯಿ ಬ್ರಿಜೇಶ್ ಶರ್ಮಾ ತಲಾ 2 ಸಂದೀಪ್ ಶರ್ಮಾ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು.

ನಂತರ ಬ್ಯಾಟಿಂಗ್ ಮಾಡಿದ ಆರ್‌ಆರ್ ಪರ ವೈಭವ್ ಸೂರ್ಯವಂಶಿ 78, ಜೈಸ್ವಾಲ್ 13, ಧ್ರುವ್ ಜುರೇಲ್ 81, ರವೀಂದ್ರ ಜಡೇಜಾ 24 ರನ್ ಗಳಿಸಿದರು. ಆರ್‌ಸಿಬಿ ಪರ ಜೋಶ್ ಹೇಜಲ್‌ವುಡ್, ಕೃನಾಲ್ ಪಾಂಡ್ಯ ತಲಾ 2 ಪಡೆದರು. ವೈಭವ್ ಸೂರ್ಯವಂಶಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ನಾಡದೇವಿ ದರ್ಶನ



ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಧರ್ಮಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಶಾಸಕ ಅಶ್ವಿನ್‌ಕುಮಾರ್, ಜೆಡಿಎಸ್ ನಗರಾಧ್ಯಕ್ಷ ಎಸ್‌ಬಿಎಂ ಮಂಜು ಮತ್ತಿತರರಿದ್ದರು.

ಏ.18 ರಂದು ಮೈಸೂರಲ್ಲಿ 'ಜನರೊಂದಿಗೆ ಜನತಾದಳ'; ಚಾಮರಾಜ, ಕೃಷ್ಣರಾಜ, ನರಸಿಂಹರಾಜದಲ್ಲಿ ಜೆಡಿಎಸ್ ಸಂಘಟನೆಗೆ ಆದ್ಯತೆ

ನೂತನ ನಗರಾಧ್ಯಕ್ಷ, ಗ್ರಾಮಾಂತರ ಅಧ್ಯಕ್ಷರ ಪದಗ್ರಹಣ ಸಮಾರಂಭ



ಮೈಸೂರು ಖಾಸಗಿ ಹೋಟೆಲ್‌ನಲ್ಲಿ ನಡೆದ 'ಜನರೊಂದಿಗೆ ಜನತಾದಳ' ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿದರು. ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು, ಏ.10(ಎಸ್‌ಪಿಎನ್)– ಮೈಸೂರು ನಗರದ ಮೂರು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಏ.18ರಂದು ಸಂಜೆ 4 ಗಂಟೆಗೆ ನಂಜರಾಜ ಬಹದ್ದೂರ್ ಕಲ್ಯಾಣ ಮಂಟಪದ ಹೊರ ಆವರಣದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಸಾರಥ್ಯದಲ್ಲಿ 'ಜನರೊಂದಿಗೆ ಜನತಾದಳ' ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾಜಿ ಸಚಿವರೂ ಆದ ಪಕ್ಷದ ಮೈಸೂರು ಉಸ್ತುವಾರಿ ಸಾ.ರಾ. ಮಹೇಶ್ ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು.

ಮೈಸೂರು ಖಾಸಗಿ ಹೋಟೆಲ್‌ನಲ್ಲಿ ನಡೆದ 'ಜನರೊಂದಿಗೆ ಜನತಾದಳ' ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಈಗಾಗಲೇ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಕೆ.ಆರ್.ನಗರ, ಹುಣಸೂರು, ತಿ.ನರಸೀಪುರ ಸೇರಿದಂತೆ ಇತರೆ ತಾಲೂಕುಗಳಲ್ಲಿ ಕಾರ್ಯಕ್ರಮ ಯಶಸ್ವಿಯಾಗಿದೆ. ನಗರ ಪ್ರದೇಶದಲ್ಲೂ ಯಶಸ್ವಿಗೊಳಿಸಲು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಜನರೊಂದಿಗೆ ಜನತಾದಳ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ನಗರದ ಮೂರು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜ, ನರಸಿಂಹರಾಜ, ಕೆ.ಆರ್.ಕ್ಷೇತ್ರದಲ್ಲಿ ಮಾತ್ರ 'ಜನರೊಂದಿಗೆ ಜನತಾದಳ' ಸಂಘಟನಾ ಸಭೆ ಹಾಗೂ ನೂತನವಾಗಿ ಆಯ್ಕೆಯಾಗಿರುವ ನಗರಾಧ್ಯಕ್ಷ ಎಸ್‌ಬಿಎಂ ಮಂಜು, ಜಿಲ್ಲಾಧ್ಯಕ್ಷ ಅಶ್ವಿನ್‌ಕುಮಾರ್ ಹಾಗೂ ಇತರೆ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಏ.18ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮ ಯಶಸ್ವಿಗೊಳ್ಳಲು ಮೂರು ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಮುಂಬರುವ ಗ್ರಾಪಂ, ತಾಪಂ, ಜಿಪಂ ಹಾಗೂ ಮೈಸೂರು ನಗರ ಪಾಲಿಕೆ ಚುನಾವಣೆಗಳಲ್ಲಿ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು. ಆಗ ಮಾತ್ರ ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರಿಗೂ ಒಂದಿಲ್ಲೊಂದು ಜವಾಬ್ದಾರಿಗಳನ್ನು ನೀಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಶಾಸಕ ಜಿ.ಡಿ.ಹರೀಶ್‌ಗೌಡರು ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಮುಂದೆಯೂ ಇದೇ ರೀತಿ ಕಾರ್ಯಕರ್ತರು ಸಹಕಾರ ನೀಡಿ, ಪಕ್ಷವನ್ನು ತಳಮಟ್ಟದಲ್ಲಿ ಸಂಘಟನೆ ಮಾಡಬೇಕಿದೆ. ಇದಕ್ಕಾಗಿ ಎಲ್ಲಾ ಕಾರ್ಯಕರ್ತರೂ ಶ್ರಮಿಸುವಂತೆ ಕರೆ ನೀಡಿದರು.

ಮನೆಮನೆಗೆ ಭೇಟಿ: ನಾನಾ ಕಾರಣಗಳಿಂದಾಗಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಬೇಸರಗೊಂಡು ಪಕ್ಷ ಸಂಘಟನೆಯಿಂದ ದೂರ ಉಳಿದಿರುವ ಜೆಡಿಎಸ್ ಹಿರಿಯ ಕಾರ್ಯಕರ್ತರನ್ನು ಗುರುತಿಸಿ, ಅವರ ಮನೆಮನೆಗೆ ನಗರಾಧ್ಯಕ್ಷ ಎಸ್‌ಬಿಎಂ ಮಂಜು, ಗ್ರಾಮಾಂತರ ಅಧ್ಯಕ್ಷ ಅಶ್ವಿನ್‌ಕುಮಾರ್ ನೇತೃತ್ವದಲ್ಲಿ ತೆರಳಿ ಮನವೊಲಿಕೆ ಮಾಡಲಾಗುವುದು. ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಹಿರಿಯ ಕಾರ್ಯಕರ್ತರನ್ನು ಮನವೊಲಿಸಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವುಗಳನ್ನು ನೆನಪಿಸಿ, ಮತ್ತೊಮ್ಮೆ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಗ್ರಾಮಾಂತರ ಅಧ್ಯಕ್ಷ ಅಶ್ವಿನ್‌ಕುಮಾರ್, ಮಾಜಿ ಶಾಸಕ ಮಹದೇವ್, ಮಾಜಿ ಮೇಯರ್‌ಗಳಾದ ರವಿಕುಮಾರ್(ಚಿನ್ನಿರವಿ), ರಾಜೇಶ್ವರಿ ಸೋಮು, ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ.ಶ್ರೀಧರ್, ಜೆಡಿಎಸ್ ನಗರ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಮುಖಂಡರಾದ ಚಂದ್ರಹಾಸ್, ರಘುರಾಂ, ರಿಜ್ವಾನ್, ಪರಿಶಿಷ್ಟ ಜಾತಿ ವಿಭಾಗದ ಪ್ರಕಾಶ್, ಪದಾಧಿಕಾರಿಗಳಾದ ಹೆಚ್.ಕೆ.ರಮೇಶ್, ಮಹೇಶ್, ಪಾಲು, ಸವಿತಾ, ಸುರೇಶ್, ಸತೀಶ್, ಶೇಖರ್, ಬೋಜರಾಜ, ನಾರಾಯಣ ಸ್ವಾಮಿ, ಕುಮಾರ್, ಹಿಂದುಳಿದ ವರ್ಗಗಳ ನಗರಾಧ್ಯಕ್ಷ ರಾಕೇಶ್ ಮಿಥಲ್, ಹರ್ಷ, ಕೆ.ಜಿ.ಕೊಪ್ಪಲು ಮಹೇಶ್, ಒಂಟಿಕೊಪ್ಪಲು ಸತೀಶ್, ಮದನ್ ಮಾದೇಶ್, ದೊಡ್ಡತಾಯಮ್ಮ, ರಾಜ್ಯ ವಕ್ತಾರ ರವಿಚಂದ್ರೇಗೌಡ, ಕುಂಬಾರಕೊಪ್ಪಲು ಶರತ್‌ಕುಮಾರ್, ಹೆಬ್ಬಾಳು ದೇವೇಗೌಡ, ಸ್ವಾಮಿಗೌಡ, ಕಾರ್ಮಿಕ ವಿಭಾಗದ ಮಾಜಿ ಅಧ್ಯಕ್ಷ ರಮೇಶ್, ಸಿದ್ದೇಶ್, ಶ್ರೀನಿವಾಸ, ಗೋಕುಲಂ ನಾಗರಾಜ, ವಿಜಯನಗರ ಮಂಜು, ಟೆಂಟ್‌ರವಿ, ಅಮ್ಮ ಸಂತೋಷ್, ಹಿರಿಯ ವಕೀಲ ಗಂಗಾಧರಗೌಡ, ಮೇಟಗಳ್ಳಿ ನಾಗರಾಜು, ಶೇಖರ್, ದಿನೇಶ್, ಇಟ್ಟಿಗೆ ಗೂಡು ಸತ್ಯ, ಪ್ರಶಾಂತ್ ಸೇರಿದಂತೆ ಇತರರಿದ್ದರು.

ಪ್ರೀತಿಯ ಸ್ಮರಣೆ



ಶ್ರೀಮತಿ ಬಿ.ವಿ. ಸೌಮ್ಯನಾಯಕಿ ನಾರಾಯಣ

11-04-2025

ನಿಮ್ಮ ಉಪಸ್ಥಿತಿಯು ಪ್ರತ್ಯಕ್ಷವಾಗಿ ಇಲ್ಲದಿದ್ದರೂ ನಮ್ಮ ಹೃದಯದಲ್ಲಿ ನಿಮ್ಮ ನೆನಪು ಶಾಶ್ವತ.

ಪ್ರೊ. ಎನ್. ಉಷಾರಾಣಿ, ಪಿಎಚ್.ಡಿ
ಶ್ರೀಮತಿ. ಎನ್. ನಾಗರತ್ನ, ಎಂ.ಎ
ಹೆಚ್. ಎನ್. ಲಕ್ಷ್ಮಿ, ಬಿ.ಇ.
ಸ್ನೇಹಿತರು ಮತ್ತು ಕುಟುಂಬ

ಕರ್ನಾಟಕ ಸರ್ಕಾರ

ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ, ಉಪ-ವಿಭಾಗ, ನಂಜನಗೂಡು

ಸಂ: 01/2026-27 ದಿನಾಂಕ: 09-04-2026

ನಂಜನಗೂಡು ತಾಲ್ಲೂಕಿನ ಕಾಮಗಾರಿಗಳಿಗಾಗಿ ಅಲ್ಪಾವಧಿ ಐಟಂವಾರು

ಟೆಂಡರ್ ಪ್ರಕಟಣೆ ಸಂಖ್ಯೆ: 01/2026-27 ದಿನಾಂಕ: 09-04-2026

ಕರ್ನಾಟಕ ರಾಜ್ಯಪಾಲರ ಪರವಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಉಪವಿಭಾಗ ನಂಜನಗೂಡು ರವರಿಂದ ನಂಜನಗೂಡು ತಾಲ್ಲೂಕಿನ ನಂಜನಗೂಡು ನ್ಯಾಯಾಲಯ ಸಂಕೀರ್ಣದಲ್ಲಿ ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಶೌಚಾಲಯ ನಿರ್ಮಿಸುವ ಎರಡು (02) ಕಾಮಗಾರಿಗಳಿಗಾಗಿ 4ನೇ ದರ್ಜೆ ಮತ್ತು ಮೇಲ್ಪಟ್ಟ ಗುತ್ತಿಗೆದಾರರಿಂದ KW-1ರ ರೀತಿ ಒಂದು ಲಕೋಟೆ ಪದ್ಧತಿಯಲ್ಲಿ ಅಲ್ಪಾವಧಿ ಐಟಂವಾರು ಟೆಂಡರ್ ಆಹ್ವಾನಿಸಲಾಗಿದೆ. ಗುತ್ತಿಗೆದಾರರಿಂದ ಮನವಿ ಸ್ವೀಕರಿಸಲು ಕೊನೆಯ ದಿನಾಂಕ 15.04.2026 ರ ಸಂಜೆ 5:30 ರವರೆಗೆ, ಖಾಲಿ ಟೆಂಡರು ನಮೂನೆಯನ್ನು ದಿನಾಂಕ 09.04.2026 ರಿಂದ ಕಛೇರಿ ವೇಳೆಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಟೆಂಡರ್ ಸ್ವೀಕರಿಸುವ ದಿನಾಂಕ: 17.04.2026 ಸಂಜೆ 4.00 ಗಂಟೆವರೆಗೆ. ಟೆಂಡರ್ ಫಾರಂ ಬೆಲೆ ರೂ. 500 +18% ತೆರಿಗೆ, ಕಾಮಗಾರಿಯನ್ನು ನಿರ್ವಹಿಸಲು 60 ದಿನಗಳು [ಮಳೆಗಾಲ ಸೇರಿ]. ಎರಡು ಕಾಮಗಾರಿಗಳ ಅಂದಾಜು ಮೊತ್ತ:- ತಲಾ ರೂ.2.50 ಲಕ್ಷಗಳಂತೆ, ಇ.ಎಂ.ಡಿ ಮೊತ್ತ:- ತಲಾ ರೂ.6,250/- ಗಳಾಗಿರುತ್ತದೆ. ಟೆಂಡರ್‌ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ಕೆಳಗೆ ಸಹಿ ಮಾಡಿರುವ ಕಛೇರಿಯಿಂದ ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿರುತ್ತದೆ.

ತಮ್ಮ ವಿಶ್ವಾಸಿ:
ಸಹಾಯಕ ಕಾರ್ಯಪಾಲಕ ಇಂಜಿನಿಯರ್,
ಲೋಕೋಪಯೋಗಿಇಲಾಖೆ, ಉಪ-ವಿಭಾಗ, ನಂಜನಗೂಡು.

ಪುರಸಭಾ ಕಾರ್ಯಾಲಯ, ಕೃಷ್ಣರಾಜನಗರ ಮೈಸೂರು ಜಿಲ್ಲೆ-571602

ಈ-ಮೇಲ್ : itstaff_ulb_krnagar@yahoo.co.in ಕಛೇರಿ ಫೋನ್: 262242

ಸಂ:ಪುಸಕೃ/ಪ.ಅ/ಟೆಂಪ್ರ 01/2026-27 ದಿನಾಂಕ: 06.04.2026

ಇ-ಪ್ರಕ್ಯೂರ್‌ಮೆಂಟ್ ಟೆಂಡರ್ ಪ್ರಕಟಣೆ

ಕೆ.ಆರ್.ನಗರ ಪುರಸಭೆಯ ಆರೋಗ್ಯ ವಿಭಾಗಕ್ಕೆ ವಿವಿಧ ಸಾಮಾಗ್ರಿಗಳನ್ನು ಪೂರೈಸಲು ಇ-ಪ್ರಕ್ಯೂರ್‌ಮೆಂಟ್ ಮೂಲಕ ಟೆಂಡರ್ ಆಹ್ವಾನಿಸಿದ್ದು ವಿವರ ಈ ಕೆಳಕಂಡಂತೆ ಇರುತ್ತದೆ.

ಕ.ಸಂ	ಕಾಮಗಾರಿ ಹೆಸರು	ಅಂದಾಜು ಮೊತ್ತ ರೂ.ಲಕ್ಷಗಳಲ್ಲಿ	ಇಂಡೆಂಟ್ ಸಂಖ್ಯೆ	ಇ.ಎಂ.ಡಿ ಮೊತ್ತ ರೂ.ಗಳಲ್ಲಿ	ಅನುದಾನ ವಿವರ
1	ನಮ್ಮ ಕ್ಲಿನಿಕ್‌ಗೆ ವೈದ್ಯಕೀಯ ಸಾಮಾಗ್ರಿಗಳನ್ನು ಪೂರೈಸುವುದು.	1.36	DMA/2025-26/IND6074	3,500.00	2022-23ನೇ ಸಾಲಿನ 15ನೇ ಹಣಕಾಸು
2	ಮಿನಿ ಟಿಪ್ಪರ್ ವಾಹನ ಪೂರೈಸುವುದು	18.54	DMA/2025-26/IND6102	46,350.00	2025-26ನೇ ಸಾಲಿನ 15ನೇ ಹಣಕಾಸು

ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ, ಸಮಯ, ಟೆಂಡರ್ ತೆರೆಯುವ (ತಾಂತ್ರಿಕ ಬಿಡ್) ದಿನಾಂಕ ಹೆಚ್ಚಿನ ಮಾಹಿತಿಯನ್ನು ಕೆಪಿಪಿ ಪೋರ್ಟಲ್ https://kppp.karnataka.gov.in/ ಮೂಲಕ ಪಡೆಯಬಹುದು ಹಾಗೂ ಕಛೇರಿಯ ಆರೋಗ್ಯ ವಿಭಾಗದಲ್ಲಿ ಸಂಪರ್ಕಿಸುವುದು.

DIPR/DDMYS/39/KSMCA/035/2026-27

ಸಹಿ/- ಮುಖ್ಯಾಧಿಕಾರಿ, ಪುರಸಭೆ, ಕೆ.ಆರ್.ನಗರ

ನಕ್ಕರೆ ಅದೇ ಸ್ವರ್ಗ

ಹೆಂಡತಿ ತನ್ನ ಗಂಡನಿಗೆ : ನಿಮಗೆ ಎಷ್ಟು ಸರಿ ಹೇಳೋದು. ಕೆಲಸ ಮಾಡಬೇಕಾದರೇ ಮುತ್ತು ಕೊಡಬೇಡಿ ಅಂತಾ.

ಕೆಲಸದವಳು : ಹೌದು ಅಮ್ಮಾವ್ರೆ, ಇವರಿಗೆ ಎಷ್ಟು ಹೇಳಿದ್ರೂ ಅಷ್ಟೇ. ನನಗಂತು ಹೇಳಿ ಹೇಳಿ ಸಾಕಾಗಿ ಹೋಗಿದೆ.

ಮೈಸೂರು ಮಿತ್ರ

ಶನಿವಾರ, ಏಪ್ರಿಲ್ 11, 2026

ಸತ್ಯೇನೋತ್ತಭಿತಾ ಭೂಮಿಃ ನ ಹಿ ಸತ್ಯಾತ್ಪರೋ ಧರ್ಮಃ
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ M.A.

ಅಮೃತ ವಾಹಿನಿ..........

ಒಳ್ಳೆಯವರು ಶತ್ರುವಿಗೂ ಕೂಡ ಸಹಾಯ ಮಾಡುತ್ತಾರೆ.
ವಂಚಕರು ಮಿತ್ರನಿಗೂ ಕೂಡ ಮೋಸ ಮಾಡುತ್ತಾರೆ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಊರೇ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿದಂತೆ.

ನಿಮ್ಮ ಪತ್ರಗಳು

ಪಾರಂಪರಿಕ ಕಟ್ಟಡ ನಿರ್ಧಾರ: ವಿಳಂಬ ಸಲ್ಲ

ಮಾನ್ಯರೆ,

ಮೈಸೂರು ಅರಮನೆ, ಲ್ಯಾನ್ಸ್‌ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆಗಳ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯಾರ್ಥವಾಗುವವರೆಗೆ, ಪಾರಂಪರಿಕ ಕಟ್ಟಡಗಳ ನವೀಕರಣ ಸಾಧ್ಯವಿಲ್ಲ. ನವೀಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಇಲಾಖೆಗೆ ಹಣವನ್ನೂ ಮಂಜೂರು ಮಾಡಿದ್ದರು. ಆದರೆ ಕೆಲವರು ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ತಡೆಯಾಜ್ಞೆ ತೆರವಿನ ನಂತರ ಕ್ರಮ ಕೈಗೊಳ್ಳುವುದಾಗಿ ಸಚಿವ ಭೈರತಿ ಸುರೇಶ್ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ ಲ್ಯಾನ್ಸ್‌ಡೌನ್ ಕಟ್ಟಡ, ಹಾಗೂ ದೇವರಾಜ ಮಾರುಕಟ್ಟೆಯನ್ನು ಕೆಡವಿ ಇಂದಿನ ಆಧುನಿಕತೆಗೆ, ಅವಶ್ಯಕತೆಗೆ ತಕ್ಕಂತೆ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲು ಸರ್ಕಾರ ಸಿದ್ಧವಿದ್ದರೂ, ಕೆಲವರು ಪಾರಂಪರಿಕ ಕಟ್ಟಡದ ಹೆಸರಿನಲ್ಲಿ ಹಾಗೂ ಕೆಲವರ ಪಟ್ಟ ಭದ್ರ ಹಿತಾಸಕ್ತಿಗಳಿಂದ ಯೋಜನೆ ನೆನಗುದಿಗೆ ಬಿದ್ದಿದೆ. ಯಾವುದಕ್ಕೂ ಒಂದು ಆಯಸ್ಸು ಎನ್ನುವುದು ಇದ್ದೇ ಇರುತ್ತದೆ. ನಂತರ ಅವಾಸನವಾಗಲೇಬೇಕು. ಇನ್ನು ಪ್ರಕರಣ ಕೋರ್ಟ್‌ನಲ್ಲಿದೆ ಎಂದು ಸರ್ಕಾರ, ಸಂಬಂಧಪಟ್ಟ ಇಲಾಖೆ ಸುಮ್ಮನೆ ಕುಳಿತರೆ ಆಗದು. ಇದು ತಡೆಯಾಜ್ಞೆ ನೀಡಿ ಹತ್ತಾರು ವರ್ಷ ಮುಂದೂಡುವಂತ ಪ್ರಕರಣವಲ್ಲ. ಇವುಗಳು ಆದ್ಯತೆಯ ಮೇಲೆ ಇತ್ಯಾರ್ಥವಾಗಬೇಕು. ಇದನ್ನು ವಕೀಲರು, ನ್ಯಾಯಾಲಯಗಳು, ಸರ್ಕಾರಗಳು ಗಮನಿಸಬೇಕು. ಕರ್ನಾಟಕ ಸರ್ಕಾರವು ಎಲ್ಲಾ ಸಿವಿಲ್ ಪ್ರಕರಣಗಳನ್ನೂ 2 ವರ್ಷಗಳ ಒಳಗೆ ಇತ್ಯರ್ಥ ಪಡಿಸಬೇಕು ಎಂದು ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದು ಮಸೂದೆ ಜಾರಿ ಮಾಡಿದೆ. ಆದರೂ ಕರ್ನಾಟಕದಲ್ಲಿ ಇದು ನ್ಯಾಯಾಲಯಗಳು, ವಕೀಲರ ಮೇಲೆ ಪರಿಣಾಮ ಬೀರಿದಂತೆ ಕಾಣುತ್ತಿಲ್ಲ. ಜನ ಸಾಮಾನ್ಯರು, ಕಕ್ಷಿದಾರರಿಗೂ ಇದರ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ. 6 ತಿಂಗಳು ವರ್ಷದಲ್ಲಿ ತೀರಿಸಬಹುದಾದ ಸಣ್ಣ ಸಣ್ಣ ಪ್ರಕರಣಗಳು ಕೂಡ 5–10 ವರ್ಷದವರೆಗೆ ಮುಂದೂಡಲ್ಪಡುತ್ತಿವೆ.

ಇದರಿಂದ ಕಕ್ಷಿದಾರರಿಗೆ ವರ್ಷಗಟ್ಟಲೇ ವಕೀಲರ ಶುಲ್ಕ, ಕೋರ್ಟ್ ಫೀ. ಭರಿಸಬೇಕಾಗಿದೆ. ಕುರಿ ಕೊಬ್ಬಿದಷ್ಟು ಕುರುಬನಿಗೆ ಲಾಭ ಎನ್ನುವಂತಾಗಿ ಕಕ್ಷಿದಾರರು ಬಡವಾಗುವಂತಾಗಿದೆ ಎನ್ನುವುದು ನಿಜಕ್ಕೂ ಶೋಚನೀಯ. ಇದು ಕಾನೂನು, ನ್ಯಾಯಾಂಗ ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕನ್ನಡಿ ಪ್ರತಿಯೊಂದಕ್ಕೂ ತಡೆಯಾಜ್ಞೆ ನೀಡುವ ಬದಲು ಅದು ತಡೆಯಾಜ್ಞೆಗೆ ನಿಜಕ್ಕೂ ಅರ್ಹವೇ? ಎನ್ನುವ ತೀರ್ಪು ಬರಬೇಕು. ಇದು ಜನರಿಗೆ ನ್ಯಾಯಾಲಯಗಳ ಕಾರ್ಯವೈಖರಿ ಬಗ್ಗೆ ಜನರು ಅಸಮಾಧಾನ ಹೊಂದುವಂತೆ ಆಗಿದೆ. ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರ ಮಾಡಿರುವಂತೆ ಯಾವುದೇ ಸಿವಿಲ್ ಪ್ರಕರಣಗಳನ್ನು 2 ವರ್ಷದ ಒಳಗೆ ಇತ್ಯರ್ಥ ಪಡಿಸಬೇಕು ಎನ್ನುವ ಕಾನೂನು ಮಾಡಿದರೆ ಉತ್ತಮ.

–ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಯುದ್ಧದ ಪರಿಣಾಮದಿಂದ ಜೀವನ ದುಸ್ಥರ

ಮಾನ್ಯರೆ,

ಮಧ್ಯ ಪ್ರಾಚ್ಯ ದೇಶಗಳ ನಡುವಿನ ಯುದ್ಧವು 37ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಿಗದೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಯುದ್ಧದ ಪರಿಣಾಮ ಉದ್ಯೋಗವಿಲ್ಲದೆ ನಿರುದ್ಯೋಗ ಸಮಸ್ಯೆ ಎದುರಾಗಿದೆ. ದಿನಗಟ್ಟಲೇ ಕಾದರೂ ಜೀವನ ನಿರ್ವಹಣೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಕೊರೊನಾ ಸಂದರ್ಭಕ್ಕಿಂತ ಈ ಯುದ್ಧದ ಸಂದರ್ಭ ಸಾರ್ವಜನಿಕರನ್ನು ಕಂಗೆಡಿಸಿದೆ. ಆಟೋ ಚಾಲಕರು ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ. ಕೆಲ ಕುಟುಂಬದಲ್ಲಿ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಇನ್ನೂ ಮಕ್ಕಳ ವಿದ್ಯಾಭ್ಯಾಸ, ಅನಾರೋಗ್ಯ, ಜೀವನ ನಿರ್ವಹಣೆಗೆ ಏನು ಮಾಡಬೇಕೆಂದು ತಲೆ ಮೇಲೆ ಕೈ ಕೈಯಿಟ್ಟು ಕುಳಿತಿದ್ದಾರೆ. ಸಾರ್ವಜನಿಕರ ಸಂಕಷ್ಟಗಳನ್ನು ಅರಿತು ಇವರ ಕಡೆ ಕೃಪಾದೃಷ್ಟಿ ಬೀಳಬೇಕಾಗಿದೆ. ನಿರುದ್ಯೋಗ ಸಮಸ್ಯೆಗಳನ್ನು ಎದುರಿಸುತ್ತಿರುವ ಕುಟುಂಬಗಳಿಗೆ ಸರ್ಕಾರ ಆರ್ಥಿಕ ಸಹಾಯ ಮಾಡಬೇಕಾಗಿದೆ. ದಾನಿಗಳು ಸಾರ್ವಜನಿಕರ ಕಷ್ಟಗಳನ್ನು ಅರಿಯಬೇಕಾಗಿದೆ. ಈ ಸಂದರ್ಭದಲ್ಲಿ ಅನಾವಶ್ಯಕ ಕಾರ್ಯಕ್ರಮಗಳು, ಜಾತ್ರೆ, ರಾಜಕೀಯ ಕಾರ್ಯಕ್ರಮಗಳು ನಿಷೇಧಿಸಬೇಕು. ಇವರ ಪರಿಸ್ಥಿತಿಯನ್ನು ಅರಿತು ಜೀವನದ ನಿರ್ವಹಣೆಗೆ ಸಂಘ–ಸಂಸ್ಥೆಗಳು ಮುಂದೆ ಬಂದು ಅವಶ್ಯಕತೆ ಇರು ವವರೆಗೆ ಆಹಾರದ ಕಿಟ್ಟನ್ನು ಒದಗಿಸಿ ಅವರ ಸಂಕಷ್ಟದಲ್ಲಿ ಭಾಗಿಯಾಗಬೇಕಾಗಿದೆ.

–ಎಂ. ಎಸ್. ಉಷಾ ಪ್ರಕಾಶ್, ಲೇಖಕಿ ಹಾಗೂ ಕವಯಿತ್ರಿ, ಮೈಸೂರು.

ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ಸ್ಥಗಿತಕ್ಕೆ ಹೈಕೋರ್ಟ್ ಆದೇಶ ಸ್ವಾಗತಾರ್ಹ


ಮಾನ್ಯರೆ,


ಕರ್ನಾಟಕ ರಾಜ್ಯ ಹೈಕೋರ್ಟ್ ಚಾಮುಂಡಿ ಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಯನ್ನು ಈ ಕೂಡಲೇ ನಿಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಿರುವುದು ಸ್ವಾಗತಾರ್ಹ. ಮೈಸೂರಿನ ಜನತೆಯ ಸೂಕ್ಷ್ಮ ಭಾವನೆಗಳನ್ನು ಅರಿತು ಪ್ರಮೋದಾ ದೇವಿ ಒಡೆಯರ್ ಅವರು ರಾಜ್ಯ ಸರ್ಕಾರ ಶ್ರೀಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ರಚನೆ ಮಾಡಿರುವುದನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿದ್ದಕ್ಕಾಗಿ ಅಭಿನಂದನಾರ್ಹರು. ಮೈಸೂರಿಗೆ ಮುಕುಟಪ್ರಾಯವಾಗಿರುವ ಚಾಮುಂಡಿ ಬೆಟ್ಟಕ್ಕೆ ತನ್ನದೇ ಇತಿಹಾಸವಿದೆ. ಪಾವಿತ್ರ್ಯತೆಯಿದೆ. ಈಗಾಗಲೇ ಪ್ರವಾಸೋದ್ಯಮ, ಅಭಿವೃದ್ಧಿಯ ಹೆಸರಿನಲ್ಲಿ ಅಲ್ಲಿ ಮಾಡಿರುವ ಕಾರ್ಯಗಳು ಚಾಮುಂಡಿಬೆಟ್ಟವನ್ನು ಅತಿ ಸೂಕ್ಷ್ಮ ಪ್ರದೇಶವನ್ನಾಗಿ ಮಾಡಿದೆ. ಇನ್ನೂ ಹೆಚ್ಚಿನ ಕಾಮಗಾರಿ ಈ ಐತಿಹಾಸಿಕ, ಪೌರಾಣಿಕ ಹಿನ್ನೆಲೆಯ ಬೆಟ್ಟಕ್ಕೆ ಹಾನಿ ಉಂಟುಮಾಡುವ ಸಾಧ್ಯತೆಗಳಿವೆ. ಆದ್ದರಿಂದ ಕೇಂದ್ರ ಸರ್ಕಾರದ 47 ಕೋಟಿ ರೂ.ಗಳ ನೆರವಿನಲ್ಲಿ ಈಗ ಕೈಗೊಂಡಿರುವ 'ಪ್ರಸಾದ' ಯೋಜನೆಯನ್ನು ಕೈಬಿಡಬೇಕು. ಬದಲಿಗೆ ತಜ್ಞರ ಸಲಹೆ ಪಡೆದು ಚಾಮುಂಡಿಬೆಟ್ಟದ ರಕ್ಷಣೆ, ಅದರ ಪರಿಸರ, ಪಾವಿತ್ರ್ಯತೆ ಕಾಪಾಡಲು ಕ್ರಮಗಳನ್ನು ಪ್ರಾರಂಭಿಸಬೇಕು.

– ಗೌರಿ ಸತ್ಯ, ಹಿರಿಯ ಪತ್ರಕರ್ತ, ಮೈಸೂರು

ಸಾಹಿತ್ಯದ ಸಂಪತ್ತನ್ನು ಹಣದಿಂದ ಅಳೆಯಲಿಲ್ಲ ಇವರು!







ಮಿರ್ಲೆ ಚಂದ್ರಶೇಖರ
ಲೇಖಕರು,
ಮೊ: 9916129654.

> “ ಬರೆದಿದ್ದು ಗದ್ಯ ಅಥವಾ ಪದ್ಯ ಯಾವುದೇ ಇರಲಿ ಶಬ್ದಗಳಲ್ಲಿ ಹೇಳುವಾಗ ಕೇಳುವ ಕರ್ಣಗಳಿಗೆ ಇಂಪಾಗಿರಬೇಕು, ಹೃದಯಕ್ಕೆ ಹಿತ, ಮನಸ್ಸಿಗೆ ಮುದ ನೀಡುವಂತಿರಬೇಕು. ಭಾಷೆಯು ಕೇಳುಗನಿಗೆ ಕರ್ಕಶ ಶಬ್ದವಾಗಿರದೆ, ಮಧುರವಾಗಿರಬೇಕು ಜೊತೆಗೆ ಪದಗಳ ಬಳಕೆ ಅರ್ಥಾತ್ ಸಾಹಿತ್ಯ ಅರ್ಥಗರ್ಭಿತವಾಗಿ ಪ್ರೇರಣೆ ನೀಡುವಂತಿದ್ದರೆ ಕೌಟುಂಬಿಕ ನೆಲೆಗಟ್ಟಿನ ಸಮಾಜಕ್ಕೂ ಒಳ್ಳೆಯದು.

ಭಾವನೆಗಳನ್ನು ಹಂಚಿಕೊಳ್ಳಲು ಸಂಪರ್ಕ ಮಾಧ್ಯಮವಾಗಿ ಜಗತ್ತಿನ ಎಲ್ಲೆಡೆ ಮನುಷ್ಯರು ತಮ್ಮದೇ ಆಗಿರುವ ಭಾಷೆಯಲ್ಲಿ ಮಾತನಾಡುತ್ತಾರೆ. ಆಡಿದ ಮಾತುಗಳನ್ನು ದಾಖಲಿಸಲು ಗದ್ಯ ಅಥವಾ ಪದ್ಯ ರೂಪದಲ್ಲಿ ಬರೆದಿಡುತ್ತೇವೆ. ಬರೆದಿದ್ದು ಗದ್ಯ ಅಥವಾ ಪದ್ಯ ಯಾವುದೇ ಇರಲಿ ಶಬ್ದಗಳಲ್ಲಿ ಹೇಳುವಾಗ ಕೇಳುವ ಕರ್ಣಗಳಿಗೆ ಇಂಪಾಗಿರಬೇಕು. ಹೃದಯಕ್ಕೆ ಹಿತ, ಮನಸ್ಸಿಗೆ ಮುದ ನೀಡುವಂತಿರಬೇಕು. ಭಾಷೆಯು ಕೇಳುಗನಿಗೆ ಕರ್ಕಶ ಶಬ್ದವಾಗಿರದೆ, ಮಧುರವಾಗಿರಬೇಕು. ಜೊತೆಗೆ ಪದಗಳ ಬಳಕೆ ಅರ್ಥಾತ್ ಸಾಹಿತ್ಯ ಅರ್ಥಗರ್ಭಿತವಾಗಿ ಪ್ರೇರಣೆ ನೀಡುವಂತಿದ್ದರೆ ಕೌಟುಂಬಿಕ ನೆಲೆಗಟ್ಟಿನ ಸಮಾಜಕ್ಕೂ ಒಳ್ಳೆಯದು. ವ್ಯವಹಾರಿಕವಾಗಿ ಮಾತನಾಡುವಾಗಿನ ಭಾಷೆಯ ಸಾಹಿತ್ಯದ ಸ್ಕ್ರಿಪ್ಟ್ ಬಳಸುವ ವ್ಯಕ್ತಿಯದ್ದಾಗಿರುತ್ತದೆ, ಅಲ್ಲಿಯೂ ಕೂಡ ವಾಕ್ ಸ್ವಾತಂತ್ರ್ಯ ಇದೆಯೆಂದು ಅಸಂಬದ್ಧ ಪದಗಳನ್ನು ಬಳಕೆ ಮಾಡುವಂತಿಲ್ಲ, ಮಾಡಿದರೆ ವ್ಯಕ್ತಿತ್ವಕ್ಕೆ ದಕ್ಕೆಯಾಗುವುದು. ಮಿತಿ ಮೀರಿದರೆ ಕಾನೂನಿನ ವ್ಯಾಪ್ತಿಯಲ್ಲಿ ಶಿಕ್ಷೆಗೂ ಒಳಪಡಬೇಕಾಗುತ್ತದೆ. ಮನಸ್ಸಿಗೆ ಬಂದಂತೆ ಬರೆಯುವ ಹಾಗೂ ಮಾತನಾಡುವ ಕೀಳಭಿರುಚಿಯ ಜನರನ್ನು ನೋಡಿದರೆ ದೇವರು ಇವರುಗಳನ್ನು ಮೂಕರನ್ನಾಗಿಯೇ ಇಟ್ಟಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದನಿಸದೆ ಇರದು, ಆಡುವ ಒಂದು ತಪ್ಪು ನುಡಿ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ. ಅದಕ್ಕಾಗಿಯೇ ಹಿರಿಯರು ಬುದ್ದಿ ಮಾತು ಹೇಳುವಾಗ ಅಳೆದು ತೂಗಿ ಮಾತನಾಡೆಂದು ಹೇಳುವುದು.

ಮನರಂಜನೆಗಾಗಿ ಬರೆಯುವ ಹಾಗೂ ಸಾಹಿತ್ಯ ಕೃತಿಗಳನ್ನು ರಚಿಸುವ ದೊಡ್ಡ ಪಡೆಯು ಎಲ್ಲಾ ಭಾಷೆಗಳಲ್ಲೂ ಇದ್ದಾರೆ, ಕಲಿತ ಕಲೆಯನ್ನು ಹಣ ಮಾಡುವುದಕ್ಕೆ ಮಡಿವಂತಿಕೆಯ ಎಲ್ಲೆಯನ್ನೂ ದಾಟಿ ಬಳಸಿಕೊಳ್ಳುವುದು ಸಿನಿಮಾಗಳಲ್ಲಿ ಸಹಜವಾಗಿಬಿಟ್ಟಿದೆ. ಬರೆಯುವಾಗ ಅಂಕೆ ಮೀರಿ ಒಳಾರ್ಥ ಒಂದು ಹೊರಾರ್ಥ ಬೇರೆಯದೇ ಇಟ್ಟು ಎಲ್ಲರಿಗೂ ಸರಳವಾಗಿ ಅರ್ಥವಾಗುವ ಹಾಗೆ ದ್ವಂದ್ವಾರ್ಥಗಳಲ್ಲಿ ಬರೆಯುವ ಬುದ್ದಿವಂತರಲ್ಲಿ ಕೆಲವರು ಕೊಳಕು ಅರ್ಥ ಕೊಡುವಂತೆ ಪದಗಳನ್ನು ಜೋಡಿಸಿ ಬರೆಯುತ್ತಾರೆ. ಅದು ಕೂಡ ಅದ್ಭುತ ಪ್ರತಿಭೆಯೇ. ಆದರೆ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಜವಾಬ್ದಾರಿ ಎನ್ನುವುದು ಇರಬೇಕಲ್ಲವೇ?. ಹೀಗೆ ಬರೆದವರು ವಿರೋಧಕ್ಕೆ ಒಳಗಾದರೆ ಬರೆದಿದ್ದೇ ಸರಿ ಎಂದು ವಾದಿಸುವುದನ್ನೂ ಕಲಿತಿರುತ್ತಾರೆ. ಕೆಟ್ಟದ್ದೆಂದು ಗೊತ್ತಿದ್ದರೂ ಸ್ವೀಕರಿಸುವ ಜನರು ಇರುವವರೆಗೂ ಅವರು ಕೆಟ್ಟದ್ದನ್ನೇ ಕೊಡುತ್ತಿರುತ್ತಾರೆ. ಹೊರಗೆ ಸಭ್ಯರಾಗಿ ಒಳಗೆ ಕದ್ದುಮುಚ್ಚಿ ನೋಡುವುದು ಹಾಗೂ ಕೇಳುವ ಚಾಳಿ ಇರುವ ಜನರು ಕಡಿಮೆ ಇಲ್ಲ. ಹೊರಗೆ ಮಾತ್ರ ಸಭ್ಯಸ್ಥರ ಸೋಗು. ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಇವರದೇ ಸಿಂಹಪಾಲು ಇರುವುದರಿಂದಲೇ ಸಿನಿಮಾಗಳಲ್ಲಿ ಪೋಲಿ ಹಾಗೂ ಗ್ಲಾಮರ್‌ಗೆ ಒತ್ತು ಕೊಡುವುದು.

ಕಥೆ, ಕಾದಂಬರಿಗಳು, ಟಿವಿ ಧಾರವಾಹಿಗಳು, ನಾಟಕ ಹಾಗೂ ಸಿನಿಮಾ ಮತ್ಯಾವುದೇ ಕ್ಷೇತ್ರ ಇರಲಿ, ಈ ನಡವಳಿಕೆಯನ್ನು ನಿಯಂತ್ರಿಸುವುದು ಸುಲಭದ ಕಾರ್ಯವಲ್ಲ, ಏಕೆಂದರೆ ಪಡೆಯುವವರು ಇರುವವರೆಗೂ ಕೊಡುವವರೂ ಇರುತ್ತಾರೆ, ಇದೊಂದು ರೀತಿಯ ಡಿಮ್ಯಾಂಡ್ & ಸಪ್ಲೆ ವ್ಯವಹಾರ ಇದ್ದಂತೆ. ಕಂಪನಿ ನಾಟಕಗಳಲ್ಲಿ ದ್ವಂದ್ವಾರ್ಥಗಳ ಸಂಭಾಷಣೆಗಳು ಕಲಾರಸಿಕರನ್ನು ರಂಜಿಸುತ್ತವೆ, ಕಾಮಿಡಿ ಹೆಸರಿನಲ್ಲಿ ಕನ್ನಡ ವಾಹಿನಿಗಳಲ್ಲಿ ಪ್ರಸಾರ ಆಗುತ್ತಿರುವ ರಿಯಾಲಿಟಿ ಶೋಗಳಲ್ಲಿ ಡ್ಯಾನ್ಸ್ ಕಾರ್ಯಕ್ರಮಗಳಲ್ಲಿ ಶೃಂಗಾರವು ಮಿತಿಮೀರಿದೆ, ನಿಯಂತ್ರಿಸಲು ಸೆನ್ಸಾರ್ ಇದ್ದಂತೆ ಕಾಣುವುದಿಲ್ಲ, ಇದ್ದರೆ ಬಹುಶಃ ನನಗೇನಾಗಬೇಕು ಎಂದು ಜಾಣ ಕಂಡು ಕಾಣದಂತೆ ಪಾಚಿಕೊಂಡಿರಬೇಕು.

ಸದಭಿರುಚಿ ನೀಡುವ ಸಾಹಿತ್ಯವನ್ನು ನಮ್ಮ ಕನ್ನಡ ಭಾಷೆಯ ಕಣಜವನ್ನು ತುಂಬಿ ಶ್ರೀಮಂತಗೊಳಿಸಿ ಕವಿಗಳು, ಸಾಹಿತಿಗಳು, ಲೇಖಕರು ಹೋಗಿದ್ದಾರೆ ಮತ್ತು ಹಿಂದಿನಷ್ಟು ಅಲ್ಲದಿದ್ದರೂ ತಕ್ಕ ಮಟ್ಟಿಗೆ ಇಂದಿಗೂ ಆ ಕೆಲಸವನ್ನು ಮಾಡುತ್ತಿರುವ ಬರಹಗಾರರ ದೊಡ್ಡ ಬಳಗವೇ ಇದೆ. ನಡೆಯುವವನು ಎಡವುತ್ತಾನೆ ಎನ್ನುವಂತೆ ಕೆಟ್ಟ ಸಾಹಿತ್ಯವು ಒಳ್ಳೆಯವರ ಕೈಯಲ್ಲೂ ವಿಧಿ ಬರೆಸಿಬಿಡುತ್ತದೆ. ಆದರೆ ಬಿಟ್ಟಿ ಪ್ರಚಾರ ಮತ್ತು ಹಣಕ್ಕಾಗಿ ಬರೆದವರನ್ನು ಕ್ಷಮಿಸಲಾಗದು.

ಕೆಲವು ದಿನಗಳ ಹಿಂದೆ ಟ್ರೈಲರ್ ಬಿಟ್ಟ ಸಿನಿಮಾ ಹಾಡೊಂದರ ಸಾಹಿತ್ಯದ ಕುರಿತು ದೊಡ್ಡ ಚರ್ಚೆಯೇ ನಡೆಯಿತು. ಅದು ಬಗ್ಗೆ ಜನರು ಸಿನಿಮಾ ನೋಡಿ ತಿಳಿದುಕೊಳ್ಳುವುದಕ್ಕಿಂತಲೂ ಹೆಚ್ಚು ಹಾಗೂ ವೇಗವಾಗಿ ವಾಹಿನಿಗಳು ಹಾಗೂ ಯು ಟ್ಯೂಬ್ ಮೂಲಕ ಎಲ್ಲರ ಮನೆಗಳಿಗೆ ತಲುಪಿತು, ತಲುಪಿದ ಮೇಲೆ ನಿಷೇಧಿಸಲಿ ಅಥವಾ ಪೂರ್ಣ ತೆಗೆದು ಹಾಕಿದರೂ ಏನೂ ಪ್ರಯೋಜನವಿಲ್ಲ. ಮಡಿವಂತರೆಲ್ಲಾ ನೋಡಿ ಆಯಿತು. ಹೇಗಿದೆಯೆಂದರೆ ಶೀಲವಂತರ ಓಣಿಯಲ್ಲಿ ಕೋಳಿ ಮಾಯವಾದಂತೆ ಕದ್ದುಮುಚ್ಚಿ ನೋಡಲಿಲ್ಲ, ಬಹಿರಂಗವಾಗಿಯೇ ಸಾಹಿತ್ಯ ತಿಳಿದಾಯಿತು. ಈಗ ಏನೂ ಪ್ರಯೋಜನವಾಗದು, ಪುಕ್ಕಟೆ ಪ್ರಚಾರ ಪಡೆದಾಗಿದೆ. ಜನರು ಕುತೂಹಲಕ್ಕಾದರೂ ಚಿತ್ರಮಂದಿರಕ್ಕೆ ಬರುವ ಹಾಗೆ ಮಾಡಿ ಆಗಿದೆ. ಬಿಟ್ಟಿ ಪ್ರಚಾರಕ್ಕಾಗಿ ಹೀಗೆ ಗಿಮಿಕ್ ಮಾಡಿರಬಹುದಾ... ಎಂಬ ಸಂಶಯವು ಬರದೇ ಇರದು.

ಸುಮಧುರ ಹಾಗೂ ಸುಶ್ರಾವ್ಯ ಗೀತೆಗಳನ್ನು ಕನ್ನಡ ಚಲನಚಿತ್ರಗಳಿಗೆ ಕೊಟ್ಟ ಕುವೆಂಪು, ದ.ರಾ.ಬೇಂದ್ರೆ, ಲಂಕೇಶ್, ಗೋಪಾಲಕೃಷ್ಣ ಅಡಿಗರು, ಚಿ.ಉದಯಶಂಕರ್, ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಬಿ.ಆರ್.ಲಕ್ಷ್ಮಣ ರಾವ್, ಕೆ.ಎಸ್.ನರಸಿಂಹಸ್ವಾಮಿ, ಸಂತ ಶಿಶುನಾಳ ಷರೀಫರು, ಪುರಂದರದಾಸರು, ಜಿ.ಎಸ್.ಶಿವರುದ್ರಪ್ಪ, ವಿ.ಸೀತಾರಾಮಶಾಸ್ತ್ರಿ, ಜಿ.ಪಿ.ರಾಜರತ್ನಂ, ಸಿದ್ದಲಿಂಗಯ್ಯ, ಚಂದ್ರಶೇಖರ ಕಂಬಾರರು, ರುದ್ರಮೂರ್ತಿಶಾಸ್ತ್ರಿ, ಹೆಚ್.ಎಸ್. ವೆಂಕಟೇಶಮೂರ್ತಿ, ಕೆ.ಎಸ್.ನಿಸಾರಅಹಮದ್, ಕಯ್ಯಾರ ಕಿಯಣ್ಣ ರೈ ಮುಂತಾದವರನ್ನು ಅವರುಗಳ ಹಾಡುಗಳನ್ನು ಕೇಳಿ ಬೆಳೆದವರು ಅವುಗಳ ಮಾಧುರ್ಯ, ಸಾಹಿತ್ಯ ಮರೆಯುವುದಕ್ಕೆ ಆಗುವುದೇ?.

ಹಿಂದಿನ ಗೀತೆಗಳಲ್ಲಿ ಮೇರು ಸಾಹಿತಿಗಳು, ವಿದ್ವಾಂಸರು ಬರೆದ ಉತ್ಕೃಷ್ಟ ಪದಪುಂಜಗಳಿರುವ ಕವಿತೆಗಳು ಹಾಗೂ ಜಾನಪದ ಹಾಡುಗಳಿರುತ್ತಿದ್ದವು, ಹಾಡುಗಳಲ್ಲಿ ಸಮಾಜಕ್ಕೆ ಸಂದೇಶ ನೀಡುವ ಸಾಹಿತ್ಯ ಇರುತ್ತಿತ್ತು. ಹಳೆಯ ಗೀತೆಗಳನ್ನು ಕುರಿತು ಹಲವರು ಸಂಶೋಧನೆ ನಡೆಸಿದ್ದಾರೆ. ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ; ಒಂದು ಅಧ್ಯಯನ ಎಂಬ ವಿಷಯ ಕುರಿತು ಗೀತೆ ರಚನೆಕಾರ ವಿ.ನಾಗೇಂದ್ರ ಪ್ರಸಾದ್ ರಮು ನಡೆಸಿದ ಸಂಶೋಧನೆಗೆ ಡಾಕ್ಟರೇಟ್ ಪಡೆದಿದ್ದಾರೆ.

ರಾಷ್ಟ್ರಕವಿ ಕುವೆಂಪು ರಚಿತ ಹಲವು ಕವಿತೆಗಳು ಚಲನಚಿತ್ರಗಳಿಗೆ ಇಂಪಾಗಿರುವ ಗೀತೆಗಳಾಗಿವೆ, 'ಮಿಸ್ ಲೀಲಾವತಿ' ಚಿತ್ರದ **ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ, ಬೀಸು ಗಾಳಿಗೆ ಬೀಳುತೇಳುವ ತೆರೆಯ ಮೇಗಡೆ ಹಾರಲಿ....**

'ಮಾವನ ಮಗಳು' ಚಿತ್ರದ **ನಾನೇ ವೀಣೆ ನೀನೇ ತಂತಿ ಅವನೇ ವೈಣಿಕ, ಮಿಡಿದ ನೆನಲು ರಸದ ಹೊನಲು, ಬಿಂದು ಬಿಂದು ಸೇರಿ ಸಿಂಧು ನಾದ ರೂಪಕ.**

'ಹೊಸಬೆಳಕು' ಚಿತ್ರದಲ್ಲಿ **ತೆರೆದಿದೆ ಮನೆ ಬಾ ಓ ಅತಿಥಿ, ಹೊಸ ಬೆಳಕಿನ ಹೊಸ ಗಾಳಿಯ ಹೊಸ ಬಾಳನು ತಾ ಅತಿಥಿ, ಆವ ರೂಪದೊಳು ಬಂದರು ಸರಿಯೇ, ಆವ ವೇಷದೊಳು ನಿಂದರು ಸರಿಯೇ, ನೇಸರುದಯದೊಳು ಬಗೆಂತು ಬಾ....**

ಕುವೆಂಪು ರಚನೆಯ ಗೀತೆಗಳು ಕೇಳುವುದಕ್ಕೂ ಇಂಪು ಸಾಹಿತ್ಯದಲ್ಲೂ ಸೊಂಪು, ಇವರ ಗೀತೆಗಳಲ್ಲಿ ಕಂಡಿತೇನು ಅಸಭ್ಯತೆ.

'ಕಸ್ತೂರಿ ನಿವಾಸ'ದಲ್ಲಿ ಕನ್ನಡದ ಕಣ್ಣದಾಸನ್ **ಚಿ.ಉದಯಶಂಕರ್‌ರವರ ಗೀತೆ: ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು ಏನೇ ಬರಲಿ, ಯಾರಿಗು ಸೋತು ತಲೆಯ ಬಾಗದು, ಎಂದಿಗೂ ನಾನು ಹೀಗೆ ಇರುವೆ, ಎಂದು ನಗುವುದು, ಹೀಗೆ ನಗುತಲಿರುವುದು...**

ಇವರು 3000ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿ ಗಿನ್ನಿಸ್ ದಾಖಲೆ ಮಾಡಿದ್ದಾರೆ, ಡಾ.ರಾಜ್‌ಕುಮಾರ್‌ರವರ ಸುಮಾರು 88 ಚಿತ್ರಗಳಿಗೆ ಸಾಹಿತ್ಯ ಮತ್ತು ಸಂಭಾಷಣೆ ಇವರದ್ದೇ ಎಲ್ಲಿಯಾದರೂ ಬೆರಳು ತೋರಿಸುವ ಹಾಗೆ ಒಂದು ಸಾಲು ಅಥವಾ ಒಂದು ಪದ ಸಾಹಿತ್ಯದಲ್ಲಿ ಇತ್ತೇ. ಇವರ ಪ್ರತಿಯೊಂದು ಹಾಡು ಮತ್ತೆಮತ್ತೇ ಕೇಳಬೇಕೆನ್ನಿಸುತ್ತದೆ. ಇವರು ಶೃಂಗಾರ ಗೀತೆಗಳನ್ನು ಮನೆಮಂದಿಯೆಲ್ಲಾ ಕುಳಿತು ನೋಡುವ ಹಾಗೆ ಬರೆದು ಸಿನಿಮಾಗಳಿಗೆ ಅಳವಡಿಸಿದ್ದಾರೆ. ಎಲ್ಲಿಯೂ ಮಡಿವಂತಿಕೆಯ ಗೆರೆ ದಾಟಿದವರಲ್ಲ. 'ಹಾಲಿ ಹಾಲಿನ ಮೇವು' ಚಿತ್ರದ ಹಾಡು; **ಆಸೆ ಹೇಳುವಾಸೇ, ಆಸೆ ಹೇಳುವಾಸೇ, ಹೇಳಲಾರೆ ನಾನು ತಾಳಲಾರೆ ನನ್ನ ಇನಿಯನಾಟ.... ಅಂದು ಯಾರಿಲ್ಲ ಇರುಳಲಿ ಮಲಗಲು ನಾ ಹೋದೆನೂ, ಬೀಸೋ ತಂಗಾಳಿ ತಂಪನು ತರದಿರೆ ನಾ ಸೋತೆನೂ.. ನಾ ಸೋತೆನೂ..,? ಎಲ್ಲಿಯಾದರೂ ಅಸಯ್ಯ ಎನಿಸುತ್ತದೆಯೇ.**

ಎಲ್ಲವನ್ನು ಹಾಡಿನಲ್ಲಿ ಕಟ್ಟಿಕೊಡುತ್ತಿದ್ದರು ಒಳ್ಳೆಯ ಸಾಹಿತ್ಯದಲ್ಲಿ ಯಾವೊಂದು ಕೆಟ್ಟದಾಗಿ ಇರುತ್ತಿರಲಿಲ್ಲ, ಅದಕ್ಕಾಗಿಯೇ ಹಳೆಯ ಹಾಡುಗಳು ಇಂದಿಗೂ ಅಚ್ಚ ಹೊಸದಾಗಿವೆ.

'ಕುಲವಧು' ಚಿತ್ರದ ದ.ರಾ.ಬೇಂದ್ರೆ **ರಚಿತ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.** ಯುಗಾದಿ ಹಬ್ಬದ ದಿನಗಳಂದು ಈ ಹಾಡನ್ನು ಕೇಳದೆ ಇರುವವರು ಯಾರಿದ್ದಾರೆ, ಕನ್ನಡದ ಎವರ್ ಗ್ರೀನ್ ಹಾಡು. ಯುಗಾದಿ ಹಬ್ಬ ಇರುವವರೆಗೂ ಈ ಹಾಡನ್ನು ಮರೆಯುವಂತಿಲ್ಲ.

ಇವರದ್ದೇ 'ಬೆಳ್ಳಿ ಮೋಡ'ದ **ಮೂಡಲ ಮನೆಯ ಮುತ್ತಿನ ನೀರಿನ ಎರಕಾವ ಹೊಯ್ದು, ನುಣ್ಣನೆ ಎರಕಾವ ಹೊಯ್ದು ಹಾಗೂ ಅರಶಿಣ ಕುಂಕುಮದಲ್ಲಿ ಇಳಿದು ಬಾ ತಾಯಿ ಇಳಿದು ಬಾ ಹರನ ಜಡೆಯಿಂದ ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ....**

ಸರ್ವಮಂಗಳದಲ್ಲಿ ಪ್ರೇಮಕವಿ **ಕೆ.ಎಸ್.ನರವರು ರಚಿಸಿರುವ; ಇವಳು ಯಾರು ಬಲ್ಲೆಯೇನು, ಇವಳ ಹೆಸರ ಹೇಳಲೇನು, ಇವಳ ದನಿಗೆ ತಿರುಗಲೇನು, ಇವಳು ಏತಕೋ ಬಂದು ನನ್ನ ಸೆಳೆದಳು...**

'ಎಲ್ಲಿಂದಲೋ ಬಂದವರು' ಚಿತ್ರದ ಲಂಕೇಶ್ ರವರ **ಕೆಂಪಾದವೋ ಎಲ್ಲಾ ಕೆಂಪಾದವೂ ಹಸುರಿದ್ದ ಗಿಡಮರ ಬೆಳ್ಳಗಿದ್ದ ಹೂವೆಲ್ಲ ನೆತ್ತರ ಕುಡಿದಾಂಗೆ ಕೆಂಪಾದವೋ.....**

'ಹಾಲು ಜೇನು' ಚಿತ್ರದಲ್ಲಿ **ಪುರಂದರ ದಾಸರ ಪೋಗದಿರಲೋ ರಂಗ ಬಾಗಿಲಿಂದಾಚೆಗೆ ಬಾಗವತರು ಕಂಡರೆತ್ತಿಕೊಂಡೊಯ್ವರೊ...., ಅಮೃತಧಾರೆ ಚಿತ್ರದ ಗಿಳಿಯೂ ಪಂಜರದೊಳಿಲ್ಲ ಶ್ರೀರಾಮ ಬರಿದೆ ಪಂಜರವಾಯ್ತಲ್ಲ....... ಚಿಕ್ಕದೊಂದು ಗಿಳಿಯ ಸಾಕಿ ಅಕ್ಕನಿಲ್ಲದ ವೇಳೆ ಬೆಕ್ಕು ಕೊಂಡು ಹೋಯಿತಯ್ಯೋ...**

'ಅಮೆರಿಕಾ ಅಮೆರಿಕಾ'ದಲ್ಲಿ ಅಡಿಗರ **ಯಾವ ಮೋಹನ ಮುರುಳಿ ಕರೆಯಿತೋ, ದೂರತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು....**

ಉಪೇಂದರರವರ ಎ ಚಿತ್ರದ ರಾಜರತ್ನಂರವರ **ಹೇಳ್ಕೊಳ್ಳಾಕ್ ಒಂದ್ ಊರು, ತಲೆ ಮ್ಯಾಗ್ ಒಂದ್ ಸೂರು ಮಲ್ಗಾಕೆ ಭೂಮ್ ತಾಯಿ ಮಂಚ....**

ನಾಗತಿಹಳ್ಳಿಯವರ 'ಬಾ ನಲ್ಲೆ ಮಧುಚಂದ್ರಕೆ' ಚಿತ್ರದಲ್ಲಿ ಸಿದ್ದಲಿಂಗಯ್ಯನವರ **ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ, ಸುಳಿದಾಡಬೇಡ ಗೆಳತಿ. ಚೆಲುವಾದ ನಿನ್ನ ಮಲ್ಲಿಗೆಯ ಮೈಯ್ಯು ಸುಟ್ಟಾವು ಬೆಳ್ಳಿ ಕಿರಣ, ಸುಟ್ಟಾವು ಬೆಳ್ಳಿ ಕಿರಣ....**

'ಕಾಡು ಕುದುರೆ'ಯಲ್ಲಿ ಕಂಬಾರರ **ಕಾಡು ಕುದುರೆ ಓಡಿ ಬಂದಿತ್ತಾ, ಕುಲವಧು ಚಿತ್ರದ ಮಂಜೇಶ್ವರ ಗೋವಿಂದ ಪೈ ರಚಿತ ತಾಯೆ ಬಾರೆ ಮೊಗವ ತೋರೆ ಕನ್ನಡಿಗರ ಮಾತೆಯೆ....**

ಇಲ್ಲಿ ಕೆಲವನ್ನು ಮಾತ್ರ ಹೇಳಲಾಗಿದೆ, ಹಳೆಯ ಗೀತೆಗಳೆಲ್ಲವೂ ಸಾಹಿತ್ಯದಲ್ಲಿ ಸಂಪದ್ಭರಿತವಾಗಿದ್ದು, ಕೇಳುವುದಕ್ಕೆ ಸಂಗೀತವು ಅರ್ಭಟ ಇಲ್ಲದೆ ಇಂಪಾಗಿದ್ದವು. ಈಗ ಇಡೀ ಸಾಹಿತ್ಯವನ್ನೇ ಕಲುಷಿತಗೊಳಿಸಿ ಕರ್ಕಶವಾದ ಸಂಗೀತ ಹಾಕಿ ಅಸಹ್ಯಗೊಳಿಸಿ ಕೋಟಿ ಕೋಟಿ ಗಳಿಸುವ ಮೂಲಕ ನಾನು ಸಾಧನೆ ಮಾಡಿದ್ದೇನೆಂಬ ಅಹಂ, ಅವರ ಸೆಲೆಬ್ರೆಟಿ ನೋಟ, ಹಾವಭಾವಗಳು ಹಾಗೂ ದುಡ್ಡಿನ ಮದ ಕೆಡಿಸಿಟ್ಟ ಸಾಹಿತ್ಯಕ್ಕಿಂತಲೂ ಅಸಹ್ಯ ತರುವುದು.

ಮೈಸೂರಲ್ಲಿ ಜವಾರಿ ಕಾಳು ಮೇಳ



ಮೈಸೂರು, ಏ.10– ಮೈಸೂರಿನ ಗ್ರಾಹಕರಿಗೆ ದೇಸೀಯ ಬೇಳೆಕಾಳುಗಳ ರುಚಿ, ಮಹತ್ವ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಸಹಜ ಸಮೃದ್ಧ, M3M ಫೌಂಡೇಷನ್ ಮತ್ತು ಸಹಜ ಸೀಡ್ಸ್ ಆಶ್ರಯದಲ್ಲಿ ಏಪ್ರಿಲ್ 11 ಮತ್ತು 12 ರಂದು ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಎರಡು ದಿನಗಳ ಜವಾರಿ ಕಾಳು ಮೇಳ ಏರ್ಪಡಿಸಲಾಗಿದೆ.

ಕರ್ನಾಟಕದ ವಿವಿಧ ಭಾಗಗಳಿಂದ ಬರುತ್ತಿರುವ ರೈತ ಗುಂಪುಗಳು 100 ಕ್ಕೂ ಹೆಚ್ಚು ಬಗೆಯ ಪಾರಂಪರಿಕ ಕಾಳಿನ ತಳಿಗಳನ್ನು ಪ್ರದರ್ಶಿಸಲಿದ್ದಾರೆ. ಕಣ್ಮರೆಯಾಗುತ್ತಿರುವ ಕೆಂಪು ತೊಗರಿ, ಸಿನಗಲು, ದಬ್ಬೆ, ಮತ್ತು ಗದ್ದೆ ಅವರೆ, ಬಹುವರ್ಣದ ಬೀನ್ಸ್‌ಗಳು, ಹಸಿರು ಮತ್ತು ಕಪ್ಪು ಹೆಸರು, ಚುಕ್ಕೆ ಹಲಸಂದೆ, ಕರಿ ಹುರುಳಿ, ಮಡಕೆ ಕಾಳು, ಕರಿ,ಹಸಿರು ಮತ್ತು ಕಂದು ಕಡಲೆ ಮೊದಲಾದ ಸಾಂಪ್ರದಾಯಿಕ ಕಾಳು ತಳಿಗಳು ನೋಡಲು ಸಿಗುತ್ತವೆ.ಬೀಜವೂ ಲಭ್ಯವಿರುತ್ತವೆ.

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ, ಕಿಡ್ನಿ ಸ್ಟೋನ್‌ಗೆ ಪರಿಹಾರವಾದ ಕಪ್ಪು ಕಡಲೆ ಮೇಳಕ್ಕೆ ಬರಲಿದೆ. ಸಣ್ಣ ಕಾಳಿನ ಜವಾರಿ ಕೆಂಪು ತೊಗರಿ ಬೇಳೆ, ಹಲಸಂದೆ ಬೇಳೆ ಮತ್ತು ನಾಟಿ ಹೆಸರು ಬೇಳೆ ಕೊಳ್ಳಬಹುದು.

ಭೌಗೋಳಿಕ ಸನ್ನದು ಪಡೆದಿರುವ 'ಗುಲ್ಬರ್ಗಾ ತೊಗರಿ' ಮಾರಾಟವನ್ನು ಕರ್ನಾಟಕ ಬೇಳೆಕಾಳು ಅಭಿವೃದ್ಧಿ ಮಂಡಳಿ ಏರ್ಪಡಿಸಿದೆ. ಕೈಗೆಟಕುವ ದರದಲ್ಲಿ ಗುಲ್ಬರ್ಗಾ ತೊಗರಿ 'ಭೀಮ ಬ್ರಾಂಡ್' ಕೊಳ್ಳಲು ಸಿಗಲಿದೆ.

ಎರಡು ದಿನಗಳ ಜವಾರಿ ಕಾಳು ಮೇಳವನ್ನು ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಟಿ ಅಕ್ಷತಾ ಪಾಂಡವಪುರ ಉದ್ಘಾಟಿಸಲಿದ್ದಾರೆ. ಜವಾರಿ ಬೇಳೆಕಾಳು ಸಂಸ್ಕರಣೆ ಮಾಡುತ್ತಿರುವ ಕುಂದಗೋಳ ಮತ್ತು ಶಿಗ್ಗಾಂವ ತಾಲೂಕಿನ ಮಹಿಳಾ ಸಂಘಗಳ ಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಿಸಾನ್ ಮಾಲ್ ವತಿಯಿಂದ ಸಾವಯವ ಉತ್ಪನ್ನಗಳು, ಸಿರಿಧಾನ್ಯ, ದೇಸಿ ಬೀಜಗಳು, ಹಣ್ಣು– ತರಕಾರಿ ಮತ್ತು ಮೌಲ್ಯವರ್ಧಿತ ಉತ್ಪನ್ನಗಳು ಮಾರಾಟಕ್ಕೆ ಸಿಗುತ್ತವೆ.ಇಪ್ಪತ್ತೈದಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ವಿವಿಧ ಬಗೆಯ ಆಹಾರ ಉತ್ಪನ್ನ, ಕೃಷಿ ಉಪಕರಣ, ಜೈವಿಕ ಕೀಟನಾಶಕ ಮತ್ತು ಗೆಡ್ಡೆ ಗೆಣಸು ಲಭ್ಯವಿರುತ್ತವೆ.

ಬೆಳಿಗ್ಗೆ 9 ರಿಂದ ರಾತ್ರಿ 8:30 ರವರೆಗೆ ಜವಾರಿ ಕಾಳುಮೇಳ ಸಾರ್ವಜನಿಕರಿಗೆ ತೆರೆದಿರುತ್ತದೆ; ಪ್ರವೇಶ ಉಚಿತ.

ಹೆಚ್ಚಿನ ಮಾಹಿತಿಗಾಗಿ ಕಿಸಾನ್ ಮಾಲ್– 7090009944 ಸಂಪರ್ಕಿಸಿ.

ಇಂದು ವಿದ್ಯುತ್ ವ್ಯತ್ಯಯ

ಮೈಸೂರು: ಸಿಲ್ಕ್ ಫ್ಯಾಕ್ಟರಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೆಲಸ ನಿಮಿತ್ತ ಏ.11 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3 ಘಂಟೆಯವರೆಗೆ ವಿದ್ಯಾರಣ್ಯಪುರಂ ಅಂಚೆ ಕಛೇರಿ, ಎನ್.ಐ.ಇ ಕಾಲೇಜು, ಕಲ್ಯಾಣಿ ಮೋಟಾರ್ಸ್ ರಸ್ತೆ, ಫೈವ್‌ಲೈಟ್ ವೃತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತಾ–ಮುತ್ತಾ, ವಿದ್ಯಾರಣ್ಯಪುರಂ 2ನೇ ಹಂತ, ಅಂದಾನಿ ವೃತ್ತ, ಚಾಮುಂಡಿಪುರಂ ವೃತ್ತ, ಚಾಮುಂಡಿಪುರಂ, ಮೇದರಕೇರಿ, ಸಿ.ಎಸ್.ಟಿ.ಆರ್.ಎಸ್ ಹಾಗೂ ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ರೀಲ್ಸ್ ಗೀಳು: 3 ಯುವತಿಯರು ಮುಳುಗಿ ಸಾವು

ಅಮರಾವತಿ: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರ ಪ್ರದೇಶದಲ್ಲಿ ವರದಿಯಾಗಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಹುಕುಂಪೇಟ ಮಂಡಲದ ಬುರ್ಜಾ ಪಂಚಾಯತ್ ಬಳಿಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ಗುರುವಾರ ವಿಡಿಯೋ ಮಾಡಲು ಹೋದ ಮೂವರು ಹದಿಹರೆಯದ ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಆರಂಭದಲ್ಲಿ ನೀರಿನ ದಡದಲ್ಲೇ ಇದ್ದ ಯುವತಿಯರು ನೋಡ ನೋಡುತ್ತಲೇ ಮುಂದಕ್ಕೆ ಹೋಗಿದ್ದಾರೆ. ಈ ವೇಳೆ ಆಳ ಹೆಚ್ಚಾಗಿದ್ದು ಮೊದಲು ಇಬ್ಬರು ಯುವತಿಯರು ಮುಳುಗಿದ್ದಾರೆ. ಈ ವೇಳೆ ಅವರ ಹಿಂದೆಯೇ ಇದ್ದ ಮತ್ತೋರ್ವ ಯುವತಿ ಕೂಡ ನೀರಿನಲ್ಲಿ ಮುಳುಗಿದ್ದಾಳೆ.

ಚಾಮುಂಡಿಬೆಟ್ಟದ ಪ್ರಸಾದ ಕಾಮಗಾರಿಗೆ ತಡೆ: ಪರಿಸರಕ್ಕಾಗಿ ನಾವು ಸಂಘಟನೆ ಸ್ವಾಗತ

ಮೈಸೂರು, ಏ.10(ಜಿಎ)–ಚಾಮುಂಡಿ ಬೆಟ್ಟದ ಮೇಲೆ ನಡೆಯುತ್ತಿದ್ದ 'ಪ್ರಸಾದ್' ಯೋಜನೆಯ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಪರಿಸರಕ್ಕಾಗಿ ನಾವು ಸಂಘಟನೆ ಸ್ವಾಗತಿಸಿದೆ.

ನ್ಯಾಯಾಲಯ ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ಮತ್ತು ಕೊಟ್ಟಿರುವ ಗಂಭೀರ ಎಚ್ಚರಿಕೆಯನ್ನು ನಮ್ಮ ಸಂಘಟನೆ ನಿಮ್ಮ ಗಮನಕ್ಕೆ ತರಬಯಸುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ತಿಳಿಸಿದ್ದಾರೆ.

ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದ್ದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಭವಿಷ್ಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಗಂಭೀರವಾಗಿ ಪರಿಗಣಿಸುವುದಾಗಿಯೂ ಎಚ್ಚರಿಕೆ ನೀಡಿದ್ದು, ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಯಾವುದೇ ಶಾಶ್ವತ ಕಾಮಗಾರಿಗಳನ್ನು ನಡೆಸುವುದಿಲ್ಲ ಎಂದು ರಾಜ್ಯ ಸರ್ಕಾರ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳದೆ ಶಾಶ್ವತ ಕಾಮಗಾರಿ ನಡೆಸುತ್ತಿರುವುದಕ್ಕೆ ಕೋರ್ಟ್ ಆತಂಕ ವ್ಯಕ್ತಪಡಿಸಿದೆ ಎಂದರು.

ಕೇಂದ್ರಸರ್ಕಾರದಿಂದ 47 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂಬ ಕಾರಣ ನೀಡಿ ನಿರ್ಮಾಣ ಕಾರ್ಯವನ್ನು ಸಮರ್ಥಿಸಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ದುರುದ್ದೇಶಪೂರಿತ ಮಾತ್ರವಲ್ಲ, ಕಾನೂನಾತ್ಮಕವಾಗಿ ಸಂಪೂರ್ಣ ಅಸಮರ್ಥನೀಯವೂ ಆಗಿದೆ ಎಂದು ನ್ಯಾಯಾಲಯ ಹೇಳಿದೆ. ಜಿಲ್ಲಾಧಿಕಾರಿ ರಾಜ್ಯದ ಅಧಿಕಾರಿಯಾಗಿದ್ದು, ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವರ ಆದ್ಯ ಕರ್ತವ್ಯ. ಆದೇಶ ಪಾಲಿಸದಿರುವುದು ನ್ಯಾಯಾಂಗ ಅಧಿಕಾರದ ಸ್ಪಷ್ಟ ಉಲ್ಲಂಘನೆ ಎಂದು ತೀಕ್ಷ್ಣಪದಗಳಲ್ಲಿ ಕೋರ್ಟ್ ನುಡಿದಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಡೆದುಕೊಳ್ಳದೆ ಶಾಶ್ವತ ಕಾಮಗಾರಿ ನಡೆಸಲು ಕಾರಣರಾದ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಪತ್ರಗಳಿಗೂ, ಪರಿಸರ ಸಂಘಟನೆಗಳ ಹೋರಾಟಕ್ಕೂ ಮತ್ತು ಭಕ್ತರ ಧಾರ್ಮಿಕ ಭಾವನೆಗಳಿಗೂ ಬೆಲೆ ಕೊಡದೆ ಉದ್ಧಟತನ ತೋರಿರುವುದನ್ನು ಸಂಘಟನೆಯು ತೀವ್ರವಾಗಿ ಖಂಡಿಸಿದೆ.

ತಿ.ನರಸೀಪುರದಲ್ಲಿರುವ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯ ಆವರಣದಲ್ಲಿ 5 ಎಕರೆ ಜಾಗವನ್ನು ಕ್ರೀಡಾಂಗಣ ಮಾಡಲು ಗುರುತಿಸಿದ್ದು, ಎರಡು ಬೆಳೆ ಬೆಳೆಯುವ ಫಲವತ್ತಾದ ಇಪ್ಪತ್ತು ಎಕರೆ ಜಾಗವನ್ನು ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸಿರುವುದು, ನಂಜನಗೂಡಿನ ಕಪಿಲಾ ನದಿ ದಂಡೆಯ ಮೇಲೆ 40 ಬೃಹತ್ ಮರಗಳನ್ನು ಕಡಿದು ತಲೆಮರೆಸಿಕೊಂಡಿರುವ ಆರೋಪಿಯನ್ನು ಇನ್ನೂ ಬಂಧಿಸದಿರುವುದು ಜಿಲ್ಲಾಧಿಕಾರಿಯ ಅಸಮರ್ಥ ಮತ್ತು ಬೇಜವಾಬ್ದಾರಿ ಆಡಳಿತಕ್ಕೆ ಕಣ್ಣ ಮುಂದೆಯೇ ಇರುವ ಉದಾಹರಣೆಗಳಾಗಿವೆ ಎಂದರು.

ಚಾಮುಂಡಿಬೆಟ್ಟದ ವಿಷಯದಲ್ಲಿ ಪರಿಸರ ಸಂಘಟನೆಗಳ ಸಭೆ ಕರೆಯಲು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಸೂಚನೆಯನ್ನು ಒಪ್ಪಿ ಎರಡು ಮೂರು ದಿನಗಳಲ್ಲಿ ಸಭೆ ಕರೆಯುವುದಾಗಿ ಭರವಸೆ ಕೊಟ್ಟಿದ್ದ ಜಿಲ್ಲಾಧಿಕಾರಿ ಇದುವರೆಗೆ ಪರಿಸರ ಸಂಘಟನೆಗಳ ಸಭೆ ಕರೆಯದಿರುವುದು ಏಕೆ ಎಂದು ಪ್ರಶ್ನಿಸಿ, ಚಾಮುಂಡಿ ಬೆಟ್ಟದ ಸಮಸ್ಯೆಗಳು ಮತ್ತು ಮೈಸೂರು ಹೊರವಲಯದ ಕಸದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಅತಿ ಶೀಘ್ರದಲ್ಲಿ ಪರಿಸರ ಸಂಘಟನೆಗಳ ಸಭೆ ಕರೆಯಲು ಸಂಘಟನೆ ಒತ್ತಾಯಿಸಿದ್ದಾರೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಮೈಸೂರು ಮಿತ್ರ

ಶನಿವಾರ 11 ಏಪ್ರಿಲ್ 2026

ರಾಜ್ಯ ಸರ್ಕಾರದ ದ್ವಿಭಾಷಾ ನೀತಿ ಪ್ರಶ್ನಿಸಿದ ಪಿಐಎಲ್ ವಜಾಗೊಳಿಸಿದ 'ಹೈಕೋರ್ಟ್'

ಅರ್ಜಿದಾರರಿಗೆ ಲಕ್ಷ ರೂ. ದಂಡ

ಬೆಂಗಳೂರು, ಏ.10(ಕೆಎಂಶಿ)–ರಾಜ್ಯ ಸರ್ಕಾರದ ದ್ವಿಭಾಷಾ ನೀತಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನಗರದ ಹೆಚ್.ಎನ್.ಚಂದನಾ ಮತ್ತು ಎಸ್. ವೆಂಕಟೇಶ್ ಎಂಬುವರಿಗೆ ನ್ಯಾಯಾಲಯ ಒಂದು ಲಕ್ಷ ರೂ. ದಂಡ ವಿಧಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡು ಪ್ರಸಕ್ತ ಸಾಲಿನಿಂದಲೇ ಜಾರಿಗೆ ತಂದಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರನ್ನು ಒಳಗೊಂಡ ನ್ಯಾಯಪೀಠ, ಶಿಕ್ಷಣ ಸಚಿವರ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕಾ ವರದಿಗಳನ್ನು ಆಧರಿಸಿ ಅರ್ಜಿ ಸಲ್ಲಿಸಲಾಗಿದೆ, ಅರ್ಜಿದಾರರ ಈ ನಡೆ ಅತ್ಯಂತ ಅಗೌರವಯುತವಾಗಿದೆ ಎಂದು ಹೇಳಿತು. ಪತ್ರಿಕಾ ಹೇಳಿಕೆಗಳನ್ನು ಆಧರಿಸಿ ವ್ಯವಸ್ಥೆ ರದ್ದುಗೊಳಿಸಲು ಹೈಕೋರ್ಟ್ ಅಸಾಧಾರಣವಾದ ವಿಶೇಷ ನ್ಯಾಯವ್ಯಾಪ್ತಿ ಚಲಾಯಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.



ಇದು ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿಯಾಗಿದ್ದು, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಲಾಗುವುದು, ದಂಡದ ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ಪೀಠ ಸೂಚಿಸಿದೆ.

ಒಂದು ವೇಳೆ ಅರ್ಜಿದಾರರು ದಂಡದ ಮೊತ್ತ ಪಾವತಿ ಮಾಡದಿದ್ದಲ್ಲಿ, ಅವರ ಭೂ ಕಂದಾಯಕ್ಕೆ ಬಾಕಿ ಮೊತ್ತವನ್ನಾಗಿ ಪರಿಗಣಿಸಿ ವಸೂಲಿ ಮಾಡಬಹುದಾಗಿದೆ. ತೀರ್ಪಿನ ನಂತರವೂ ಅರ್ಜಿದಾರರ ಪರ ವಕೀಲರು ವಾದ ಮುಂದುವರೆಸಿ, ಸರ್ಕಾರ ಶಿಕ್ಷಣ ಪದ್ಧತಿಯಲ್ಲಿ ಹಿಂದಿ ಭಾಷೆಯನ್ನು ತೆಗೆದುಹಾಕಲಾಗುತ್ತದೆ ಎಂದು ಪೀಠಕ್ಕೆ ವಿವರಿಸಿದರು.

ಈ ವಾದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಮೂರು ಸಾಲುಗಳ ಪತ್ರಿಕಾ ವರದಿ ಆಧರಿಸಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಹಿಂದಿ ಭಾಷೆ ತೆಗೆದು ಹಾಕಲಾಗಿದೆ ಎಂಬುದಾಗಿ ಪತ್ರಿಕಾ ವರದಿಯಲ್ಲಿ ತಿಳಿಸಿಲ್ಲ. ಹಿಂದಿ ಭಾಷೆ ತೆಗೆಯಬೇಕು ಎಂಬುದಾಗಿ ಸಚಿವರು ಹೇಳಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿಯಲ್ಲಿ ತಪ್ಪಾಗಿ ಸೇರಿಸಲಾಗಿದೆ. ಈ ರೀತಿಯ ಅಂಶ ಯಾವುದೇ ಪತ್ರಿಕೆಗಳ ವರದಿ ಯಲ್ಲಿ ಉಲ್ಲೇಖವಾಗಿಲ್ಲ. ಆದ್ದರಿಂದ ದಂಡದ ಮೊತ್ತವನ್ನು ಒಂದು ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತು.

ಅದ್ದೂರಿ ಸನ್ಮಾನ



ಹುಣಸೂರು ಕ್ಷೇತ್ರದ ಶಾಸಕರಾದ ಜಿ.ಡಿ. ಹರೀಶ್ ಗೌಡರು ಬೋಗಾದಿಯ ಅವರ ನಿವಾಸಕ್ಕೆ ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿಯವರು ಶುಕ್ರವಾರ ಭೇಟಿ ನೀಡಿದರು. ಈ ವೇಳೆ ಅವರನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಬೇಸಿಗೆ ರಜೆ ಹಿನ್ನಲೆಯಲ್ಲಿ ಮೈಸೂರು- ಜಲ್ಪೈಗುಡಿ ವಿಶೇಷ ಎಕ್ಸ್‌ಪ್ರೆಸ್ ರೈಲು

ಮೈಸೂರು, ಏ.10(ಎಂಕೆ)– ಬೇಸಿಗೆ ರಜೆ ಹಿನ್ನಲೆಯಲ್ಲಿ ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ.

ರೈಲು ಸಂಖ್ಯೆ–06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಮೈಸೂರಿನಿಂದ ಏ.17 ಮತ್ತು 24 ಸಂಜೆ 4.40ಕ್ಕೆ ಹೊರಟು, ಭಾನುವಾರ ಸಂಜೆ 5.30ಕ್ಕೆ ಜಲ್ಪೈಗುಡಿ ಜಂಕ್ಷನ್ ತಲುಪಲಿದೆ. ಹಾಗೆಯೇ ವಾಪಸ್ ರೈಲು ಸಂಖ್ಯೆ–06252 ಜಲ್ಪೈಗುಡಿ ಜಂಕ್ಷನ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಜಲ್ಪೈಗುಡಿ ಜಂಕ್ಷನ್‌ನಿಂದ ಏ.20 ಮತ್ತು 27 ರಂದು ಸಂಜೆ 4.45ಕ್ಕೆ ಬುಧವಾರ ಸಂಜೆ 4 ಗಂಟೆಗೆ ಮೈಸೂರು ಆಗಮಿಸಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 01 ಫಸ್ಟ್ ಎಸಿ ಟು ಟಯರ್, 02 ಎಸಿ ತ್ರಿ ಟಯರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ಕ್ಲಾಸ್ ಮತ್ತು 02 ಎಸ್‌ಎಲ್‌ಆರ್/ಡಿ ಬೋಗಿಗಳನ್ನು ಒಳಗೊಂಡಿರಲಿದೆ.

ಮಾರ್ಗದಲ್ಲಿ ಮಂಡ್ಯ, ಮದ್ದೂರು, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಬಂಗಾರಪೇಟೆ, ಜೋಲಾರಪೇಟೆ, ಕಟ್ಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಾಲಾಸಾ, ಬ್ರಹ್ಮಪುರ, ಬಾಲುಗಾಂ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಜಾಜ್ಪುರ ಕೆ ರೋಡ್, ಭದ್ರಕ್, ಬಾಲಸೋರ್, ಖರಗ್ಪುರ್, ಅಂಡುಲ್, ದಾಂಕುಣಿ, ಬರ್ಧಮಾನ, ಬಾಲ್ಪೂರ್ ಎಸ್ ನಿಕ್ಟನ್, ರಾಮ್ಪುರ ಹಾಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಕಿಶನ್ ಗಂಜ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ವೈದ್ಯರಾಗಿ ಉಚಿತ ಸೇವೆ ಆರಂಭಿಸಿದ ನಿವೃತ್ತ ಐಪಿಎಸ್ ಅಧಿಕಾರಿ ಡಾ.ರವೀಂದ್ರನಾಥ್!

ಬೆಂಗಳೂರು, ಏ.10(ಕೆಎಂಶಿ)– ವೃತ್ತಿಯಿಂದ ವೈದ್ಯರಾಗಿರುವ ಡಾ.ರವಿಂದ್ರನಾಥ್, ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಇದೀಗ ಮತ್ತೆ ವೈದ್ಯಕೀಯ ಸೇವೆಗೆ ಹಿಂದಿರುಗಿದ್ದಾರೆ.



ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆಯಲ್ಲಿ ಹೆಲ್ತ್‌ಕೇರ್ ಆರಂಭಿಸಿರುವ ಡಾ.ರವೀಂದ್ರನಾಥ್ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಹಾಗೂ ಸಂಜೆ 5 ರಿಂದ ರಾತ್ರಿ 8ರವರೆಗೆ ರೋಗಿಗಳಿಗೆ ಉಚಿತ ಸೇವೆ ನೀಡುತ್ತಿದ್ದಾರೆ. ಎಂಬಿಬಿಎಸ್ ಪದವಿ ನಂತರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ಕೇಡರ್ ಅಧಿಕಾರಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಎಸ್‌ಪಿ, ಡಿಐಜಿಪಿ, ಐಜಿಪಿ, ಎಡಿಜಿಪಿ ಕೊನೆಯದಾಗಿ ಡಿಜಿಪಿಯಾಗಿ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ನಾಲ್ಕು ಬಾರಿ ರಾಜೀನಾಮೆ ನೀಡಿ ವಿವಾದಕ್ಕೂ ಒಳಗಾಗಿದ್ದರು.

ಕೊನೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನಿರ್ದೇಶಕ ಸ್ಥಾನದಿಂದ ಪೊಲೀಸ್ ತರಬೇತಿ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರಿಂದ ಬೇಸರಗೊಂಡು ರಾಜೀನಾಮೆ ನೀಡಿದ್ದರು, ಆದರೆ, ಅವರ ಮನವೊಲಿಸಿ ಮತ್ತೆ ಅಧಿಕಾರದಲ್ಲಿ ಮುಂದುವರೆಸಲಾಗಿತ್ತು.

2013–14ರಲ್ಲೂ ಒಮ್ಮೆ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು, ಕನ್ನಿಂಗ್‌ಹ್ಯಾಂ ರಸ್ತೆಯ ಕಾಫಿ ಸೆಂಟರ್‌ನಲ್ಲಿ ನಡೆದ ಫೋಟೋ ಶೂಟ್ ವಿವಾದ ಸಂಬಂಧ ಅವರನ್ನು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಹಾಗೂ ಅಂದಿನ ಗುಪ್ತದಳ ಐಜಿಪಿ ಐ.ಎನ್.ಎಸ್.ಪ್ರಸಾದ್ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದ ರವೀಂದ್ರನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಮುಖ್ಯಮಂತ್ರಿ ಕಚೇರಿಯಿಂದ ತಮ್ಮ ನಿವಾಸದವರೆಗೆ ಪಾದಯಾತ್ರೆ ನಡೆಸಿ ವಿವಾದ ಸೃಷ್ಟಿಸಿದ್ದರು ಎಂಬುದನ್ನು ಸ್ಮರಿಸಬಹುದು.

ಹೆಚ್‌ಎಂಟಿ, ಕುದುರೆಮುಖ ಅದಿರು ಕಂಪನಿ, ಉಕ್ಕು ಕಾರ್ಖಾನೆ ಪುನಶ್ಚೇತನ ಪ್ರಕ್ರಿಯೆ ಆರಂಭ

ಮೈಸೂರು, ಏ.10(ಎಂಕೆ)– ಹೆಚ್‌ಎಂಟಿ, ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಹಾಗೂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ(ವಿಐಎಸ್‌ಎಲ್)ವನ್ನು ಪುನಶ್ಚೇತನಗೊಳಿಸುವ ಯೋಜನೆಗಳು ಪ್ರಾರಂಭವಾಗಿವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೈಸೂರಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ ಪುನಶ್ಚೇತನಕ್ಕೆ 1700 ಕೋಟಿ ರೂ. ಹೂಡಿಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಒಂದು ಕಾಲದಲ್ಲಿ ತುಂಬಾ ಲಾಭದಾಯಕವಾಗಿ ನಡೆದ ಕಂಪನಿ ಇದಾಗಿದ್ದು, 2016ರಲ್ಲಿ ರಾಜ್ಯ ಸರ್ಕಾರದಿಂದ ಬೇರೆಡೆ ಭೂಮಿಯನ್ನು ನೀಡಲಾಗಿದೆ ಎಂದರು.

ಮೈಸೂರು ಮಹಾರಾಜರು ಕೊಟ್ಟಂತಹ ಹೆಚ್‌ಎಂಟಿ ಕಂಪನಿ ಉಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಸಾರಸ್ವತ್ ಕಮಿಟಿ ವರದಿ ಗಮನಿಸಿ ಬೆಂಗಳೂರು, ಕೇರಳ, ಹೈದರಾಬಾದ್ ಮತ್ತು ಉತ್ತರ ಪ್ರದೇಶದಲ್ಲಿರುವ ಹೆಚ್‌ಎಂಟಿ ಬ್ರಾಂಚ್‌ಗಳನ್ನು ಪುನಶ್ಚೇತನಗೊಳಿಸುವ ಯೋಜನೆಗಳು ಪ್ರಾರಂಭವಾಗುತ್ತಿವೆ. ಹಾಗೆಯೇ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರವನ್ನು 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಪುನರಾರಂಭಿಸಲು ಚಿಂತನೆ ನಡೆದಿದೆ ಎಂದರು. ಮಂಡ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, 100 ಎಕರೆ ಭೂಮಿಯನ್ನು ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ ಈ ಸಂಬಂಧ ನಾಡಿದ್ದು, ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ಕರೆಯಲಾಗಿದೆ ಮುಖ್ಯವಾಗಿ ಪರೀಕ್ಷಾ ಉದ್ಯಮಕ್ಕೆ ಒತ್ತು ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಗಂಗೋತ್ರಿ ಪಿಯು ಕಾಲೇಜಿಗೆ ಶೇ.100ರಷ್ಟು ಫಲಿತಾಂಶ!



ಅಮೃತ ಎಲ್. (99.33%)	ಅರ್ಪಿತ ಸಿ. (98.00%)	ಪ್ರಕೃತಿ ಎಸ್. (97.83%)
ಎಸ್ ವಿಜಯ್ (96.33%)	ಅನುಷಾ ಎ. (95.33%)	ಲೋಹಿತ್ ಎಂ. (95.17%)

ಮೈಸೂರು, ಏ.10–ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಿಯು ಕಾಲೇಜು 2026ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವ ಮೂಲಕ ಗಮನ ಸೆಳೆದಿದೆ.

ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಮೃತ ಎಲ್. 596 ಅಂಕಗಳನ್ನು ಪಡೆದು ರಾಜ್ಯಕ್ಕೆ ಐದನೇ ಸ್ಥಾನ ಮತ್ತು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾಳೆ.

ವಾಣಿಜ್ಯ ವಿಭಾಗ: ಪ್ರಥಮ– ಅಮೃತ ಎಲ್.596/600 (99.33%), ದ್ವಿತೀಯ– ಅರ್ಪಿತ ಸಿ. 588/600, (98.00%), ತೃತೀಯ–ಪ್ರಕೃತಿ ಎಸ್. 587/600 (97.83%).

ವಿಜ್ಞಾನ ವಿಭಾಗ: ಪ್ರಥಮ–ಎಸ್ ವಿಜಯ್ 578/600 (96.33%), ದ್ವಿತೀಯ– ಅನುಷಾ ಎ. 572/600 (95.33%) ತೃತೀಯ– ಲೋಹಿತ್ ಎಂ. 571/600 (95.17%) ಅಂಕ ಗಳಿಸಿದ್ದಾರೆ.

ಮೈಸೂರು ಮಿತ್ರ ಶನಿವಾರ 11 ಏಪ್ರಿಲ್ 2026

ರೌಡಿಶೀಟರ್ ಯಶ್ವಂತ್ ಹತ್ಯೆ ಪ್ರಕರಣ: 11 ಆರೋಪಿಗಳ ಬಂಧನ

ಮಂಡ್ಯ, ಏ.10– ಇತ್ತೀಚೆಗೆ ಮದ್ದೂರಿನಲ್ಲಿ ಸಿಗರೇಟು ವಿಚಾರಕ್ಕೆ ನಡೆದ ರೌಡಿಶೀಟರ್ ಯಶ್ವಂತ್ ಅಲಿಯಾಸ್ ಕಜ್ಜಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.5ರಂದು ಸಂಜೆ 5.30ರಲ್ಲಿ ಮದ್ದೂರು ನಗರದ ಕೊಲ್ಲಿ ವೃತ್ತದ ಹೊಳೆ ಆಂಜನೇಯ ಸ್ವಾಮಿ ರಸ್ತೆಯ ಶ್ರೀನಿವಾಸ್ ಹಾರ್ಡ್‌ವೇರ್ ಬಳಿ 2 ಗುಂಪುಗಳ ನಡುವೆ ಸಣ್ಣ ಗಲಾಟೆಯಾಗಿದ್ದು, ನಂತರ ಅದೇ ಸ್ಥಳದಲ್ಲಿ ರಾತ್ರಿ 9.30ರಲ್ಲಿ ರಾಜಿಗಾಗಿ ಮತ್ತೆ ಅದೇ 2 ಗುಂಪು ಸೇರಿದ ಸಂದರ್ಭ ಉಭಯ ಗುಂಪುಗಳ ನಡುವೆ ಮಾರಾಮಾರಿ ನಡೆದು, ಯಶ್ವಂತ್ ಎಂಬಾತನ ಹತ್ಯೆ ನಡೆದಿತ್ತು ಎಂದು ವಿವರಿಸಿದರು.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಸಚಿನ್ ಮತ್ತು ದರ್ಶನ್ ಎಂಬುವರ ತಂಡ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಮೃತನ ತಾಯಿ ದೂರು ಕೊಟ್ಟ ಹಿನ್ನೆಲೆಯಲ್ಲಿ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಪತ್ತೆ ಹಚ್ಚಲು ಎಎಸ್ಪಿಗಳಾದ ಗಂಗಾಧರಸ್ವಾಮಿ, ತಿಮ್ಮಯ್ಯ ಉಸ್ತುವಾರಿಯಲ್ಲಿ ಮಳವಳ್ಳಿ ಡಿವೈಎಸ್ಪಿ ಯಶ್ವಂತ್‌ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಏ.8 ರಂದು 11 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.



ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಮಾತನಾಡಿದರು.

ಗೊರವನಹಳ್ಳಿ ಗ್ರಾಮದ ದರ್ಶನ್, ಸಚಿನ್, ಧನುಷ್ ರಾಜು, ರೋಹಿತ್, ಜಿ.ಬಿ.ಮಹೇಶ್ ಅಲಿಯಾಸ್ ಬಾಂಬೆ, ಸಚಿನ್ ಅಲಿಯಾಸ್ ಕಪ್ಪೆ, ಲಂಕೇಶ್.ಎಲ್, ಸಂಜಯ್‌ಗೌಡ, ನಿತಿನ್. ಜಿ.ಎಸ್, ವಿಜಯ್ ಅಲಿಯಾಸ್ ಬೋಜ ಹಾಗೂ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಸಿದ್ದರಾಜು ಬಂಧಿತ ಆರೋಪಿಗಳು.

ಪ್ರಕರಣದ ಮತ್ತೊಂದು ಗುಂಪಿನ ಮೃತ ರೌಡಿಶೀಟರ್ ಯಶ್ವಂತ್‌ನ ಸ್ನೇಹಿತರಾದ ಬೋರಾಪುರದ ಮಾದೇಶ ಅಲಿಯಾಸ್ ಚೋಟು, ಮದ್ದೂರಿನ ಮನೋಜ್ ಅಲಿಯಾಸ್ ಕ್ಯಾಲ್ವಿನ್, ಮನ್ವಿತ್, ದರ್ಶನ್, ಹೇಮಂತ್, ಸಚಿನ್, ಅಭಯ್ ಸೂರ್ಯ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಬಂಧಿಸಲಾಗಿದೆ.

ಮೃತ ಯಶ್ವಂತ್ ವಿರುದ್ಧ ಈಗಾಗಲೇ 3 ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಆತನ ವಿರುದ್ಧ ರೌಡಿಶೀಟರ್ ತೆರೆದು ನಿಗಾ ವಹಿಸಲಾಗಿತ್ತು. ಜೊತೆಗೆ ಗಡಿಪಾರು ಮಾಡಲು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವಿಚಾರಣೆ ಬಾಕಿ ಇತ್ತು. ಅಲ್ಲದೆ ಮತ್ತೊಬ್ಬ ಆರೋಪಿ ಮಾದೇಶ ಅಲಿಯಾಸ್ ಚೋಟು ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ಎಂದು ವಿವರಿಸಿದರು.

2 ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ತಂಡವನ್ನು ಎಸ್ಪಿ ಪ್ರಶಂಸಿಸಿದರು. ಗೋಷ್ಠಿಯಲ್ಲಿ ಎಎಸ್ಪಿಗಳಾದ ಗಂಗಾಧರಸ್ವಾಮಿ, ತಿಮ್ಮಯ್ಯ, ಡಿವೈಎಸ್ಪಿ ಯಶ್ವಂತ್‌ಕುಮಾರ್ ಇದ್ದರು.

ಗುಂಡಿಕ್ಕಿ ನಾಯಿ ಕೊಂದಿದ್ದ ಇಬ್ಬರ ಬಂಧನ

ಮಂಡ್ಯ: ಮಳವಳ್ಳಿ ತಾಲೂಕಿನ ಶೆಟ್ಟಹಳ್ಳಿಯಲ್ಲಿ ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಮಳವಳ್ಳಿ ತಾಲೂಕಿನ ಬುಗತಗಹಳ್ಳಿ ಗ್ರಾಮದ ಬಾಲಾಜಿ ಅಲಿಯಾಸ್ ಕಾರುಮುತ್ತು ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ನಾಡ ಬಂದೂಕು, ಮದ್ದು-ಗುಂಡುಗಳು, 2 ಬೈಕ್, ಬ್ಯಾಟರಿ ವಶಪಡಿಸಿಕೊಳ್ಳಲಾಗಿದೆ. ಘಟನೆ ನಡೆದ ದಿನ ಮನೆ ಮಾಲೀಕರಾದ ಶೆಟ್ಟಹಳ್ಳಿ ಗ್ರಾಮದ ಶಿವಕುಮಾರ್ ಅವರ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಮಳವಳ್ಳಿ ಡಿವೈಎಸ್ಪಿ ಯಶ್ವಂತ್ ಕುಮಾರ್ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಆರೋಪಿ ಬಾಲಾಜಿಯನ್ನು ಮಲೆ ಮಹದೇಶ್ವರ ಬೆಟ್ಟ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಮಳವಳ್ಳಿ ಪಟ್ಟಣದಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಏ.2ರಂದು ಮಧ್ಯರಾತ್ರಿ ಶೆಟ್ಟಹಳ್ಳಿ ಗ್ರಾಮದ ಶಿವಕುಮಾರ್ ಮನೆ ಬಳಿ ಕಾಡುಹಂದಿ ಬೇಟೆಯಾಡಲು ಹೋಗಿದ್ದಾಗ ಅವರ ಮನೆ ನಾಯಿ ನಮ್ಮನ್ನು ನೋಡಿ ಬೊಗಳಿದ ಸಂದರ್ಭ ಮನೆಯಲ್ಲಿದ್ದವರು ಲೈಟ್ ಹಾಕಿ ಹೊರಗಡೆ ಬಂದು ಫೋನ್ ಮಾಡುತ್ತಿದ್ದರು. ಅಷ್ಟರಲ್ಲಿ ಪೊಲೀಸರು ಸಹ ಸ್ಥಳಕ್ಕೆ ಹೋಗಿದ್ದು, ಆರೋಪಿಗಳು ಪೊಲೀಸರನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದರು. ನಂತರ ಏ.5ರಂದು ಆರೋಪಿಗಳು ಮಾಗನೂರು ಗ್ರಾಮದ ಬಳಿ ಬೈಕ್ ಕಳವು ಮಾಡಿ ನಂತರ ಇವರ ಬಳಿ ಇದ್ದ ಬೈಕ್ ಹಾಗೂ ಕದ್ದ ಎರಡು ಬೈಕ್‌ಗಳಲ್ಲಿ ಶೆಟ್ಟಹಳ್ಳಿ ಗ್ರಾಮದ ಚಾನಲ್ ಬಳಿ ಬಂದು ಒಂದು ಬೈಕ್ ಅನ್ನು ನಿಲ್ಲಿಸಿ ಕಳವು ಮಾಡಿದ್ದ ಬೈಕ್‌ನಲ್ಲಿ ಆರೋಪಿಗಳು ಕಾಡು ಹಂದಿ ಬೇಟೆಗಾಗಿ ಹೋಗಿದ್ದರು. ಆಗ ಏ.2 ರಂದು ನಡೆದ ಘಟನೆ ನೆನಪು ಮಾಡಿಕೊಂಡು ಶೆಟ್ಟಹಳ್ಳಿ ಗ್ರಾಮದ ಶಿವಕುಮಾರ್ ಮನೆ ಬಳಿ ಬಂದು ಅಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ನಂತರ ಮನೆ ಬಾಗಿಲಿಗೂ ಫೈರ್ ಮಾಡಿದ್ದಾರೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದರು.

ಬಲ್ಲೇನಹಳ್ಳಿ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ



ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹೆಚ್.ಟಿ.ಮಂಜು ಭೂಮಿ ಪೂಜೆ ನೆರವೇರಿಸಿದರು.

ಕೆ.ಆರ್.ಪೇಟೆ: ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹೆಚ್.ಟಿ. ಮಂಜು ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, ಬಲ್ಲೇನಹಳ್ಳಿ ಗ್ರಾಮ ತಾಲೂಕಿನಲ್ಲಿಯೇ ಸೇವಂತಿಗೆ ಹೂವಿನ ಮಾರುಕಟ್ಟೆಗೆ ಹೆಸರುವಾಸಿಯಾಗಿದೆ. ಕೆಆರ್‌ಎಸ್ ನಿರ್ಮಾಣವಾದ ಸಂದರ್ಭ ಇಡೀ ಗ್ರಾಮ ಮುಳುಗಡೆಯಾದ ಕಾರಣ ಅಲ್ಲಿನ ಎಲ್ಲಾ ಕುಟುಂಬಗಳು ಇಲ್ಲಿ ಬಂದು ನೆಲೆಸಿದವು. ಇಲ್ಲಿನ ಜನರು ಸೇವಂತಿಗೆ ಹೂವಿನ ಬೇಸಾಯದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ರಾಜ್ಯದಲ್ಲಿ ಅತ್ಯಂತ ಹೆಚ್ಚು ಸೇವಂತಿಗೆ ಹೂ ಬೆಳೆಯುವ ಗ್ರಾಮವಾಗಿರುವ ಕಾರಣ ಇಲ್ಲಿ ಸುಸಜ್ಜಿತ ಸೇವಂತಿಗೆ ಹೂವಿನ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಈ ಮಾರುಕಟ್ಟೆ ಹಾಗೂ ಬಲ್ಲೇನಹಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಕೊಟ್ಟಿದ್ದೇನೆ. ಗ್ರಾಮದೊಳಗಿನ ರಸ್ತೆಗಳ ಅಭಿವೃದ್ಧಿಗೆ ನನ್ನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಈಗ 20 ಲಕ್ಷಗಳನ್ನು ಮಂಜೂರು ಮಾಡಿದ್ದೇನೆ. ಗ್ರಾಮಸ್ಥರ ಮನವಿ ಮೇರೆಗೆ ದೇವರ ಉತ್ಸವ ತೆರಳುವ ಮಾರ್ಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದೇನೆ. ಕೆಆರ್‌ಐಡಿಎಲ್ ಅಧಿಕಾರಿಗಳು ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವ ಮೂಲಕ 12 ವರ್ಷಗಳ ನಂತರ ನಡೆಯುತ್ತಿರುವ ಗ್ರಾಮದೇವತೆ ಹಬ್ಬ ಆಚರಣೆಗೆ ಸಹಕಾರ ನೀಡಬೇಕೆಂದು ಸೂಚನೆ ನೀಡಿದರು. ಈ ವೇಳೆ ಬಿ.ಎಮ್.ರಾಮಚಂದ್ರನ್, ದೊಡ್ಡಪಾಪೇಗೌಡ, ಪಟೇಲ್ ಸ್ವಾಮಿಗೌಡ ಬಿ.ಟಿ.ಪ್ರಕಾಶ್, ರಚನಾ ಇದ್ದರು.

ಏ.15, ಆದಿಚುಂಚನಗಿರಿಗೆ ಪ್ರಧಾನಿ ಮೋದಿ

ಅಧಿಕಾರಿಗಳು ಶಿಷ್ಟಾಚಾರ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ್

ಮಂಡ್ಯ, ಏ.10– ಪ್ರಧಾನಿ ನರೇಂದ್ರ ಮೋದಿ ಅವರು ಏ.15 ರಂದು ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡುತ್ತಿದ್ದು, ಶಿಷ್ಟಾಚಾರದಂತೆ ಅಧಿಕಾರಿಗಳಿಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.



ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮದ ಹಿನ್ನೆಲೆ ಭದ್ರತೆ, ಶಿಷ್ಟಾಚಾರ ಮತ್ತು ಸಾರ್ವಜನಿಕ ವ್ಯವಸ್ಥೆಗಳ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರದ (ಗದ್ದುಗೆ) ಲೋಕಾರ್ಪಣೆ ಮತ್ತು ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಂದು ಪ್ರಧಾನಿ ಹಾಗೂ ಅವರ ಭದ್ರತಾ ಸಿಬ್ಬಂದಿ ಆಗಮಿಸಲು 3 ಹೆಲಿಪ್ಯಾಡ್ ನಿರ್ಮಿಸಬೇಕು. ಹೆಲಿಪ್ಯಾಡ್ ಪಕ್ಕದಲ್ಲಿ ಗ್ರೀನ್ ಹೌಸ್ ನಿರ್ಮಾಣ, ಕಾರ್ಯಕ್ರಮ ನಡೆಯುವ ಸಮಯದಲ್ಲಿ ನಿರಂತರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಸೂಕ್ತ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಅಗತ್ಯ ಕ್ರಮವಹಿಸಬೇಕು ಎಂದರು.



ಕಾರ್ಯಕ್ರಮ ಸ್ಥಳ ಹಾಗೂ ಗ್ರೀನ್ ರೂಂನಲ್ಲಿ ಬಿಎಸ್‌ಎನ್‌ಎಲ್‌ನಿಂದ ಅಗತ್ಯ ಇಂಟರ್‌ನೆಟ್ ಹಾಗೂ ಟೆಲಿಫೋನ್ ಸಂಪರ್ಕ ನೀಡಲು ಅಗತ್ಯ ಕ್ರಮ ವಹಿಸಬೇಕು. ಪ್ರಧಾನ ಮಂತ್ರಿಗಳ ಜೊತೆ ಆಗಮಿಸುವ ಅಧಿಕಾರಿಗಳ ಲಗೇಜ್ ನಿರ್ವಹಣೆಗೆ 5 ಜನರನ್ನು ನೇಮಿಸಿ, ಪ್ರಧಾನ ಮಂತ್ರಿ ಗಳು ಹೆಲಿಪ್ಯಾಡ್‌ನಿಂದ ಕಾರ್ಯಕ್ರಮಕ್ಕೆ ಬರುವ ಹಾದಿಯನ್ನು ಸ್ವಚ್ಛವಾಗಿ ನಿರ್ವಹಣೆ ಮಾಡಬೇಕು ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್ ಹೆಲಿಪ್ಯಾಡ್ ಹತ್ತಿರ ಹಾಗೂ ಕಾರ್ಯ ಕ್ರಮದ ಹತ್ತಿರ ಇದ್ದು ಅಗತ್ಯ ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಸಿಇಓ ಕೆ.ಆರ್. ನಂದಿನಿ, ಎಸ್ಪಿ ಡಾ.ವಿ.ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜೆಡಿಎಸ್ ಅಡಮಾನ ಹುನ್ನಾರ ಸಹಿಸುವುದಿಲ್ಲ

ಮಂಡ್ಯ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕೆಲವು ಅತೃಪ್ತ ಆತ್ಮಗಳ ಜೊತೆ ಸೇರಿ ಜೆಡಿಎಸ್ ಪಕ್ಷವನ್ನು ಅಡಮಾನ ಇಡುವ ವ್ಯಕ್ತಿಯ ಹುನ್ನಾರದ ವಿರುದ್ಧ ನಾನು ಸಿಡಿದೆದ್ದಿದ್ದು, ವರ್ತನೆ ಸರಿಯಾಗದಿದ್ದರೆ ಮುಂದೆ ದಾಖಲೆ ಸಮೇತ ಅವರ ನಡವಳಿಕೆಗಳನ್ನು ಬಿಚ್ಚಿಡುವ ಪ್ರಯತ್ನ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದರು.



ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಹೆಸರಿನಲ್ಲಿ ಹಲವು ಅಧಿಕಾರ ಅನುಭವಿಸಿ ಪಕ್ಷಕ್ಕೆ ದ್ರೋಹ ಬಗೆದು ಕಾರ್ಯಕರ್ತರು ಹಾಗೂ ಇತರೆ ಮುಖಂಡರ ರಾಜಕೀಯ ಹಿನ್ನೆಡೆಗೆ ಕಾರಣವಾಗುವ ಕುಟುಂಬ ಲಾಲಸೆಯುಳ್ಳ ವ್ಯಕ್ತಿ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸುತ್ತೇವೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಎಚ್ಚರಿಸಿದರು. ಕುಟುಂಬ ಹಾಗೂ ವೈಯಕ್ತಿಕ ಲಾಭಕ್ಕಾಗಿ ಜೆಡಿಎಸ್ ಪಕ್ಷದ ಅಡಿಪಾಯ ಅಲ್ಲಾಡಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಯ ವಿರುದ್ಧ ಕಳೆದ ಲೋಕಸಭಾ ಚುನಾವಣೆಗೆ ಮುನ್ನ ನಮ್ಮ ತಂಡ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಿದಾಗ ಷಡ್ಯಂತ್ರದ ವಿರುದ್ಧ ಚುನಾವಣೆಗೆ ಕುಮಾರಸ್ವಾಮಿ ಅವರನ್ನು ಅನಿವಾರ್ಯವಾಗಿ ಎಳೆದು ತರಬೇಕಾಯಿತು ಎಂದು ವಿವರಿಸಿದರು. ಜಿಲ್ಲೆಯ ಅಧಿಕಾರ, ಅಭಿವೃದ್ಧಿ, ಸಹಕಾರ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಎಲ್ಲವೂ ಒಂದೇ ಕುಟುಂಬಕ್ಕೆ ಸೀಮಿತವಾಗಿರುವಾಗ ಲೋಕಸಭಾ ಸ್ಥಾನವೂ ದೊರೆತರೆ ಇತರ ಕಾರ್ಯಕರ್ತರು, ಮುಖಂಡರ ಪಾಡೇನು ಎಂಬ ಆತಂಕದಿಂದ ಒಮ್ಮತವಾಗಿ ಹೆಚ್ಡಿಕೆ ಸ್ಪರ್ಧೆಗೆ ಸಹಮತ ದೊರೆಯಿತು ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ರಾಜಕಾರಣಕ್ಕೆ ಸಭ್ಯತೆಯ ಮೆರುಗಿದೆ. ಓರ್ವ ರಾಜಕಾರಣಿ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಇಂಗಿತ ವ್ಯಕ್ತವಾದಾಗ ಆತನ ಉತ್ತಮ ಯೋಗ್ಯತೆ ಹಾಗೂ ಜನಹಿತ ಇರುವವರನ್ನು ಸ್ವಾಗತಿಸಬೇಕಾದದ್ದು ರಾಜಕೀಯ ಪಕ್ಷಗಳ ಇರಾದೆಯಾಗಿರಬೇಕು. ಆದರೆ, ಕೆಲವರು ಅನ್ಯ ಪಕ್ಷದ ಮುಖಂಡರ ಜೊತೆ ರಾಜಕೀಯ ಸಂಪರ್ಕವಿಟ್ಟುಕೊಂಡು ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನಿಸಿದರೂ ಕಾಂಗ್ರೆಸ್ಸಿಗರು ಅವರನ್ನು ತಿರಸ್ಕರಿಸಿದ್ದು, ಅವರ ನಡವಳಿಕೆಯನ್ನು ಬಿಂಬಿಸುತ್ತದೆ. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಕೆಲವು ಮುಖಂಡರನ್ನು ತುಳಿಯುವ ಪ್ರಯತ್ನ ಸಾಗುತ್ತಿದ್ದು, ಈ ನಡೆಗೆ ಅನೇಕರಿಂದ ಬೇಸರ ವ್ಯಕ್ತವಾಗಿದೆ. ಯಾರನ್ನು ತುಳಿಯಲು ಆ ವ್ಯಕ್ತಿ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾರೆ ಎಂಬುದು ನಮಗೆ ಅರಿವಿದೆ ಎಂದರು.

ಒಂದನೇ ಪುಟದಿಂದ

ಸೋಲಿಸಲು ನಮ್ಮವರಿಂದಲೇ ಷಡ್ಯಂತ್ರ

ಆರೋಪಿಸಿದರು. ಈ ಸಂದರ್ಭದಲ್ಲಿ ಬಿಜೆಪಿ, ಎಸ್‌ಡಿಪಿಐ, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಮೋಸ ಮಾಡಿದೆ ಎಂಬುದಾಗಿ ಚುನಾವಣಾ ಪ್ರಚಾರ ವೇಳೆ ಬೊಬ್ಬೆ ಹೊಡೆದರು. ಇವರ ಜೊತೆಗೆ ನಮ್ಮ ರಾಜ್ಯಮಟ್ಟದ ಮುಖಂಡರೂ ಕೈಜೋಡಿಸಿ ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸ ಮಾಡಿದರು. ಆದರೆ, ಇದಾವುದೂ ನಡೆಯಲಿಲ್ಲ.

ಪಕ್ಷದಲ್ಲಿ ಇರುವವರೇ ದ್ರೋಹ ಮಾಡಿದ್ದಲ್ಲದೆ, ತಪ್ಪು ಸಂದೇಶ ಹೋಗುವಂತೆ ನಡೆದುಕೊಂಡರು. ಆದರೆ, ಇದಕ್ಕೆ ನಮ್ಮ ಸಮುದಾಯ ಸೊಪ್ಪು ಹಾಕಲಿಲ್ಲ.

ನಮ್ಮ ಸಮುದಾಯಕ್ಕೆ ಯಾವುದೇ ಒಬ್ಬ ವ್ಯಕ್ತಿ ನಾಯಕ ಅಲ್ಲ ಎಂಬುದನ್ನು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ತೋರಿಸಿದ್ದು, ಸ್ವಘೋಷಿತ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ನನಗೆ ಮತ್ತು ರಿಜ್ವಾನ್ ಅವರಿಗೆ ವಹಿಸಿಕೊಟ್ಟ ಕೆಲಸವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಪಕವಾಗಿ ಮಾಡಿದ್ದು, ಪಕ್ಷದ ಅಭ್ಯರ್ಥಿ ಜಯಭೇರಿ ಬಾರಿಸುವುದರಲ್ಲಿ ಸಂಶಯವಿಲ್ಲ ಎಂದರು.

ಉಪಚುನಾವಣೆಯಲ್ಲಿ ಪಕ್ಷ ನಡೆಸಿದ ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಅತ್ಯಂತ ಹೆಚ್ಚಿನ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಎಲ್ಲಾ ಜಾತಿ, ಧರ್ಮ, ಸಮುದಾಯಗಳು ಒಕ್ಕೊರಲಿನ ಬೆಂಬಲ ನೀಡಿವೆ. ಜೊತೆಗೆ ಅಲ್ಪಸಂಖ್ಯಾತರೂ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ.

ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

ಅವರು ದೂರು ದಾಖಲಿಸಿದ್ದು, ಮೂವರ ಮೇಲೆ ಕ್ರಮವಹಿಸುವಂತೆ ಉಲ್ಲೇಖಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್, ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ ಚುನಾವಣೆಯ ಸ್ಟಾರ್ ಕ್ಯಾಂಪೇನರ್ ಆಗಿದ್ದೆ. ಆದ್ದರಿಂದ ಬರಲಾಗಲಿಲ್ಲ. ಇದೀಗ ಬಂದಿದ್ದೇನೆ, ಮತ್ತೆ ಬಾಗಲಕೋಟೆಗೆ ಹೋಗುತ್ತೇನೆ ಎಂದು ಹೇಳಿ ಕೇವಲ ಸುದ್ದಿಗೋಷ್ಠಿ ನಡೆಸಿ, ಜಾಗ ಖಾಲಿ ಮಾಡಿದ್ದರು.

ನಾಯಕತ್ವ ಬದಲಾವಣೆ ಕಸರತ್ತು ಮತ್ತೆ ಶುರು!

ಹೆಚ್ಚು ಬಾರಿ ವಿಧಾನ ಸಭೆಗೆ ಆಯ್ಕೆಯಾಗಿರುವವರಿಗೆ ಸಚಿವ ಸ್ಥಾನ ಕೊಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ಶಾಸಕರ ನಿಯೋಗ ದೆಹಲಿಗೆ ತೆರಳಲು ತೀರ್ಮಾನಿಸಿದೆ.

ಇತ್ತೀಚೆಗೆ ನಡೆದ ವಿಧಾನಮಂಡಲದ ಬಜೆಟ್ ಅಧಿವೇಶನ ವೇಳೆ ಹಲವು ಶಾಸಕರು ಭೋಜನ ಕೂಟಗಳಲ್ಲಿ ಪಾಲ್ಗೊಂಡು, ಮಂತ್ರಿಮಂಡಲ ಪುನಾ ರಚನೆಗೆ ವರಿಷ್ಠರನ್ನು ಒತ್ತಾಯಿಸಲು ತೀರ್ಮಾನಿಸಿದ್ದರು. ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಸಿದ್ಧರಿದ್ದಾರೆ, ಆದರೆ, ಹೈಕಮಾಂಡ್ ಅನುಮತಿ ನೀಡುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಶಾಸಕರ ನಿಯೋಗ ದೆಹಲಿಗೆ ತೆರಳಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವರಿಷ್ಠ ನಾಯಕ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಮುಂದಾಗಿದೆ.

ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ವೇಳಾಪಟ್ಟಿ ಘೋಷಣೆಯಾದ ಹಿನ್ನೆಲೆಯಲ್ಲಿ ಮಂತ್ರಿಮಂಡಲ ಪುನಾರಚನೆ ಒತ್ತಾಯಕ್ಕೆ ತಾತ್ಕಾಲಿಕ ಹಿನ್ನಡೆ ಉಂಟಾಗಿತ್ತು. ಇದೀಗ ಮತದಾನ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ಪಕ್ಷದಲ್ಲಿ ಮಂತ್ರಿಮಂಡಲ ಪುನಾರಚನೆ ಚಟುವಟಿಕೆಗಳು ಚುರುಕು ಪಡೆದಿವೆ.

ವಿಧಾನಸಭೆಗೆ ಮೂರಕ್ಕಿಂತ ಹೆಚ್ಚು ಬಾರಿ ಆಯ್ಕೆಯಾಗಿರುವ 35ಕ್ಕೂ ಹೆಚ್ಚು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಭೇಟಿ ಮಾಡಿ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ನೀಡುವಂತೆ ಕೋರಲಿದ್ದಾರೆ.

ಈಗಾಗಲೇ ಕೆಲವರು ಹಲವು ಬಾರಿ ಮಂತ್ರಿಗಳಾಗಿದ್ದಾರೆ. ಪದೇ ಪದೆ ಅವರಿಗೆ ಅವಕಾಶ ನೀಡಲಾಗುತ್ತಿದೆ. ಹಲವು ಬಾರಿ ಶಾಸಕರಾಗಿ ಆಯ್ಕೆಯಾದರೂ ಮಂತ್ರಿ ಆಗಿಲ್ಲ ಎಂಬ ಕೊರಗು ಮೂರ್ನಾಲ್ಕು ಬಾರಿ ಆಯ್ಕೆ ಆದವರಲ್ಲಿ ಕಾಡುತ್ತಿದೆ.

ಇದು ತಮ್ಮ ಅಸ್ತಿತ್ವದ ಪ್ರಶ್ನೆಯಾಗಿದ್ದು ಇದುವರೆಗೆ ಮಂತ್ರಿಯಾಗದ ಹಿರಿಯ ಶಾಸಕರಿಗೆ ಅವಕಾಶ ನೀಡಬೇಕು, ಸಚಿವರಾಗಿ ಸೇವೆ ಸಲ್ಲಿಸಿದವರಿಗೆ ಪಕ್ಷ ಸಂಘಟನೆಗೆ ನಿಯೋಜಿಸಬೇಕು ಎಂಬುದು ನಿಯೋಗದ ಮನವಿಯಾಗಿದೆ.

ಯತೀಂದ್ರ ಮೂಲಕ ವಸೂಲಿ ದಂಧೆ

ಅವರ ಎರಡನೇ ಮಗನನ್ನು ರಾಜಕೀಯಕ್ಕೆ ಏಕೆ ಕರೆದುಕೊಂಡು ಬಂದರು, ವಸೂಲಿ ಮಾಡೋಕೆ ಅಲ್ಲವೇ? ವಸೂಲಿ ಮಾಡುವುದಕ್ಕೆ ನಾನು ನನ್ನ ಮಗನನ್ನು ಬಿಟ್ಟಿಲ್ಲ. ಅವರ ಮಗ ಎಲ್ಲಾ ಕಡೆ ವಸೂಲಿ ಮಾಡಿಕೊಂಡು ಕೂತಿದ್ದಾರೆ ಎಂದು ಹರಿಹಾಯ್ದರು.

ಜೆಡಿಎಸ್‌ನಲ್ಲಿ ಸಾಧನೆ ಶೂನ್ಯ: ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದಾಗ ದೊಡ್ಡ ಸಾಧನೆ ಮಾಡಿದ್ದೆ ಎಂಬುದಾಗಿ ಕೊಚ್ಚಿಕೊಂಡಿದ್ದಾರೆ, ಈ ಟೀಕೆ ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ.

ಜನತಾದಳದಲ್ಲಿದ್ದಾಗ ಆ ಪಕ್ಷ 58 ಸೀಟು ಗೆದ್ದಿತ್ತು ಎಂಬುದಾಗಿ ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಆ ಚುನಾವಣೆಯಲ್ಲಿ ಪಕ್ಷ ಅಷ್ಟು ಸೀಟು ಗೆಲ್ಲಲು ದೇವೇಗೌಡರು ಮತ್ತು ನನ್ನ ಪಾತ್ರವೂ ಸಾಕಷ್ಟಿದೆ. ಅಹಿಂದ ನಾಯಕರೆಂದು ಬಿಂಬಿಸಿಕೊಳ್ಳುವ ಅವರು ಕಾಂಗ್ರೆಸ್‌ನಿಂದ ಹೊರಬಂದು ಸ್ವಂತ ಪಕ್ಷ ಕಟ್ಟಿ ಐದು ಸೀಟು ಗೆಲ್ಲಿಸಿಕೊಳ್ಳುವಿರಾ ಎಂದು ಸವಾಲು ಹಾಕಿದರು.

ಸ್ವಂತ ಪಕ್ಷ ಕಟ್ಟಿ 5 ಸ್ಥಾನ ಗೆಲ್ಲಲಿ: ಸಿದ್ದರಾಮಯ್ಯ ಅವರಿಗೆ ಸ್ವಂತ ಪಕ್ಷ ಕಟ್ಟಿ ಸ್ವಂತ ಬಲದ ಮೇಲೆ ಗೆಲ್ಲುವ ಶಕ್ತಿ ಇಲ್ಲ. ಇನ್ನೊಬ್ಬರು ಕಟ್ಟಿರುವ ಪಕ್ಷ ಸೇರಿ 40–50 ವರ್ಷಗಳಿಂದ ಕಷ್ಟಪಟ್ಟು ಬೆಳೆದಿರುವ ನಾಯಕರನ್ನು ಮೂಲೆಗುಂಪು ಮಾಡಿ ರಾಜಕೀಯ ಶಕ್ತಿ ಬಳಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತ ನಂತರ ರಾಜಕೀಯ ನಿವೃತ್ತಿ ಪಡೆದರೇ, ಅವರಿಗೆ ಜೆಡಿಎಸ್ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ.

ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ, ಅದೇ ಪಕ್ಷದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡರು ಎಂಬುದನ್ನು ಮರೆಯಬಾರದು.

ಸಿದ್ದರಾಮಯ್ಯ ಕಣ್ಣೀರು ಒರೆಸಿದ್ದು ನಾವು: 1999ರಲ್ಲಿ ಇವರೇ ಪಕ್ಷದ ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ವಿಧಾನಸಭಾ ಚುನಾವಣೆಯಲ್ಲಿ ನಾನು, ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಮಹದೇವಪ್ಪ ಎಲ್ಲರೂ ಸೋತೆವು, ನಾನಾಗಲೀ, ದೇವೇಗೌಡರಾಗಲೀ ರಾಜಕೀಯ ಬೇಡ ಎಂದು ಕಣ್ಣೀರು ಹಾಕಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಏಕೆ ಸೋತರು ಎಂಬುದನ್ನು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಪರಾಭವಗೊಂಡ ಸಿದ್ದರಾಮಯ್ಯ ಅಂದು ಮಹದೇವಪ್ಪ ಜೊತೆಗೂಡಿ ದೇವೇಗೌಡರ ಮನೆಗೆ ಬಂದು ಗಳಗಳನೆ ಅತ್ತರು. ಒಂದು ಬಕೆಟ್ ಇಟ್ಟಿದ್ದರೆ ತುಂಬಿ ಬಿಡುತ್ತಿತ್ತು.

ರಾಜಕೀಯ ಜೀವನವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದ ಸಿದ್ದರಾಮಯ್ಯ ಅವರಿಗೆ ಗೌಡರು ಧೈರ್ಯ ಹೇಳಿದ್ದಲ್ಲದೆ, ಹೆದರುವ ಅವಶ್ಯಕತೆ ಇಲ್ಲ ಪಕ್ಷ ಕಟ್ಟೋಣ ನಡೆಯಿರಿ ಎಂದು ಹೇಳಿ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟರು.

ದೇವೇಗೌಡರಿಗೆ ಅನ್ಯಾಯ ಮಾಡಿದರು?: 2004ರಲ್ಲಿ ಮಂಡ್ಯ, ರಾಮನಗರ ಎಲ್ಲೂ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದಿಲ್ಲ, ನಾವು ಅವರನ್ನು ಕರೆಯಲಿಲ್ಲ, ಅಹಿಂದ ರಚಿಸಿ ದೇವೇಗೌಡರಿಗೆ ಅನ್ಯಾಯ ಮಾಡಿದರು, ಪಕ್ಷದ ಬೆನ್ನಿಗೆ ಚೂರಿ ಹಾಕಿದರು.

2006ರಲ್ಲಿ 200 ಮತಗಳಲ್ಲಿ ಗೆದ್ದಾಗ ಅವರ ಪರಿಸ್ಥಿತಿ ಹೇಗಿತ್ತು ಎಂಬುದನ್ನು ನೆನಪಿಸಿಕೊಳ್ಳಲಿ, ಈಗ ಅಧಿಕಾರ ಇದೆ ಎಂದು ಹಳೆಯದನ್ನು ಮರೆತರೆ ಜನ ಕ್ಷಮಿಸುವುದಿಲ್ಲ.

ಇವೆಲ್ಲವನ್ನೂ ಸಿದ್ದರಾಮಯ್ಯ ಮರೆತಂತಿದೆ, ಪಕ್ಷ ತೊರೆದು ಹೋಗುವಾಗ ಅವರ ಹಿಂದೆ ಬೆರಳೆಣಿಕೆ ಮಂದಿಯೂ ಹೋಗಲಿಲ್ಲ, 58 ಮಂದಿಯನ್ನು ಅವರೇ ಗೆಲ್ಲಿಸಿದ್ದರೆ, ಎಲ್ಲರೂ ಹೋಗಬೇಕಿತ್ತಲ್ಲ! ರಾಜಕೀಯ ಬದುಕಿನಲ್ಲಿ ಸೋಲು-ಗೆಲುವು ಸಹಜ, ಆ ನೋವು ಇಬ್ಬರಿಗೂ ಆಗಿದೆ, ಸೋತಾಕ್ಷಣ ಜನ ತಿರಸ್ಕರಿಸಿದ್ದಾರೆ ಎನ್ನುವುದು ಸರಿಯಲ್ಲ.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಕೊನೆ ಮೊಳೆ ಹೊಡೆಯುವುದು ಸಿದ್ದರಾಮಯ್ಯ ಅವರ ಕನಸು ಮತ್ತು ಗುರಿ ಎಂದರು.

ಅಧಿಕಾರ ಇಲ್ಲದೆ ಒಂದು ದಿನ ಇರಲ್ಲ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವುದಿಲ್ಲ. ಅವರ ಸ್ವಭಾವ ನನಗೆ ಗೊತ್ತು. ಅಧಿಕಾರ ಇಲ್ಲದೇ ಅವರು ಒಂದು ದಿನವೂ ಇರುವುದಿಲ್ಲ. ಕರ್ನಾಟಕದಲ್ಲಿ ನಮ್ಮದು ಸಣ್ಣ ಪಕ್ಷ, ದೇಶದಲ್ಲಿ ದೊಡ್ಡ ಪಕ್ಷ ಕಾಂಗ್ರೆಸ್ ಕಥೆ ಏನಾಗಿದೆ. ಪಾಪ, ಆ ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿ ಸ್ಥಾನಕ್ಕಾಗಿ ದೇವರ ಮೊರೆ ಹೋಗುತ್ತಿದ್ದಾರೆ, ಸ್ವಾರ್ಥಕ್ಕಾಗಿ ದೇವರನ್ನು ಬೇಡಿದರೆ ಫಲ ನೀಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರಿಗೂ ಟಾಂಗ್ ಕೊಟ್ಟರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದಕ್ಕೆ ನಮಗೇನು ಹೊಟ್ಟೆಕಿಚ್ಚು ಇಲ್ಲ.. ಅವರ ಪಕ್ಷದಲ್ಲೇ ಅನೇಕರಿಗೆ ಹೊಟ್ಟೆ ನೋವು ಇದೆ. ಕೆಲವರು ದಿನ ಬೆಳಗಾದರೆ ಟೈಮ್ ನೋಡಿಕೊಂಡು ಸಮಯ ಬರುತ್ತೆ ಅಂತ ಓಡಾಡುತ್ತಿದ್ದಾರೆ.

ಪೂರ್ಣಾವಧಿ ಮುಖ್ಯಮಂತ್ರಿ ಆಗ್ತಾರೆ: ನಾನು ಪೂರ್ಣಾವಧಿ ಮುಖ್ಯಮಂತ್ರಿ ಎಂಬುದಾಗಿ ಸ್ವತಃ ಸಿದ್ದರಾಮಯ್ಯ ಹೇಳುತ್ತಾರೆ. ಮತ್ತೊಂದು ಕಡೆ ಹೈಕಮಾಂಡ್ ತೀರ್ಮಾನ ಅಂತಾರೆ.

ಅವರ ಮಗ ನನ್ನ ತಂದೆಯೇ ಐದು ವರ್ಷ ಮುಖ್ಯಮಂತ್ರಿ ಎನ್ನುತ್ತಾರೆ, ಮುಂದೆಯೂ ಅವರೇ ಮುಖ್ಯಮಂತ್ರಿ ಅಂತಾರೆ. ಸಿದ್ದರಾಮಯ್ಯ ಹೈಕಮಾಂಡ್ ಅನ್ನು ಹೆದರಿಸಿ ಇಟ್ಟುಕೊಂಡಿದ್ದಾರೆ, ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲ್ಲ, ಕೊಡುವ ಪ್ರಶ್ನೆಯೂ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು. ಮುಖ್ಯಮಂತ್ರಿ ಸ್ಥಾನದ ಕನಸು ಎಲ್ಲರೂ ಕಾಣಬಹುದು, ತಪ್ಪೇನು ಅಲ್ಲ. ಕನಸು ಕಾಣಲು ಎಲ್ಲರಿಗೂ ದೇವರು ಅವಕಾಶ ಕೊಟ್ಟಿದ್ದಾನೆ. ಭಗವಂತ ಆ ಕನಸನ್ನು ನನಸು ಮಾಡಬೇಕು ಅಷ್ಟೇ.

ಒಬ್ಬೊಬ್ಬರಿಗೆ ಒಂದೊಂದು ನಂಬಿಕೆ, ಸ್ವಾರ್ಥಕ್ಕಾಗಿ ಕನಸು ಕಾಣುವವರಿಗೆ ಭಗವಂತ ಒಲಿಯುವುದಿಲ್ಲ, ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎನ್ನುತ್ತಾರೆ, ಕೇವಲ ಬಾಯಿ ಮಾತಿನಲ್ಲಿ ಹೇಳಿದರೆ ಅದು ಆಗಲ್ಲ, ಬಾಯಲ್ಲಿ ಹೇಳಿದಷ್ಟು ಸುಲಭವೂ ಅಲ್ಲ ಎಂದು ವ್ಯಂಗ್ಯವಾಡಿದರು.

ಪುನರಾಯ್ಕೆ ಬಿಜೆಪಿಗೆ ಬಿಟ್ಟಿದ್ದು!

ಸರ್ಕಾರದ ಗಮನ ಸೆಳೆಯುವ ವ್ಯಕ್ತಿ ರಾಜ್ಯದಿಂದ ಯಾರಾದರೂ ಇದ್ದರೆ ಅದು ದೇವೇಗೌಡರು ಮಾತ್ರ ಎಂದರು. ಯಾವುದರಲ್ಲೂ ಒತ್ತಡ ಹೇರುವ ಪ್ರಶ್ನೆ ಇಲ್ಲ. ಯಾವುದೇ ಷರತ್ತು ಹಾಕದೇ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ದೇವೇಗೌಡರ ಮರು ಆಯ್ಕೆ ಪ್ರಧಾನಿಗೆ ಬಿಟ್ಟ ವಿಚಾರ ಎಂದರು.


ರಾಜ್ಯದ ಅಭಿವೃದ್ಧಿಯ ಕುರಿತು ದೇವೇಗೌಡರು ಗಟ್ಟಿ ಧ್ವನಿಯಿಂದ ಮಾತನಾಡುತ್ತಾರೆ. ನೀರಾವರಿ, ಎತ್ತಿನಹೊಳೆ ಯೋಜನೆ ಕುರಿತು ಪ್ರಧಾನಿ, ಗೃಹ ಸಚಿವರ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ದೇವೇಗೌಡರು ರಾಜ್ಯಸಭೆಗೆ ಮರುಆಯ್ಕೆಯಾದರೆ ರಾಜ್ಯಕ್ಕೆ ಉಪಯೋಗವಾಗುತ್ತದೆ. ನೀರಾವರಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಬಗ್ಗೆ ದಿಟ್ಟವಾಗಿ ಧ್ವನಿ ಎತ್ತುವ ಸಾಮರ್ಥ್ಯ ಅವರಿಗಿದೆ ಎಂದರು. ದೇವೇಗೌಡರಂತಹ ಅನುಭವ ಸಂಪನ್ನ ಹಾಗೂ ದೂರದೃಷ್ಟಿಯುಳ್ಳ ನಾಯಕತ್ವ ರಾಜ್ಯಕ್ಕೂ, ರಾಷ್ಟ್ರಕ್ಕೂ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

60 ದಿನಗಳ ವಿನಾಯಿತಿ

ಮಕ್ಕಳ ಪೋಷಕರು ನಿಟ್ಟುಸಿರು: ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಇದುವರೆಗೆ ಎಲ್‌ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್‌ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು ಎಂದು ಅಧಿವೇಶನದಲ್ಲಿ ಮಧು ಬಂಗಾರಪ್ಪ ತಿಳಿಸಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಜಾರಿಗೊಳಿಸಿದೆ.

ಝಾಂಬಿ ಡ್ರಗ್ ಅನ್ನೋದೇ ಇಲ್ಲ; ಆತಂಕ ಬೇಡ

ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ



ಬೆಂಗಳೂರು, ಏ.10– ನಗರದಲ್ಲಿ ಝಾಂಬಿ ಡ್ರಗ್ ವದಂತಿಗೆ ಬ್ರೇಕ್ ಬಿದ್ದಿದೆ. ಝಾಂಬಿ ಡ್ರಗ್ ಅನ್ನೋದೇ ಇಲ್ಲ, ಅದು ಸತ್ಯಕ್ಕೆ ದೂರ ಅಂತ ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಝಾಂಬಿ ಡ್ರಗ್ ಇದೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೆನ್ನುಬಿದ್ದ ಸಿಸಿಬಿ ಪೊಲೀಸರು, ತೀವ್ರ ತೀವ್ರಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಬಿ ಡಿಸಿಪಿ ಕಾಸಿಂ ಸಾಬ್ ಮೇಲುಸ್ತುವಾರಿಯಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.



ವಿಡಿಯೋ ಮಾಡಿ ವೈರಲ್ ಮಾಡಿದ ವ್ಯಕ್ತಿಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಮಾಡಿ ಇನ್‌ಸ್ಟಾದಲ್ಲಿ ಅಪ್ಲೋಡ್ ಮಾಡಿದ್ದ ಹೇಮಂತ್ ಬಂಧಿತ ಆರೋಪಿ. ಇನ್ನು, ಬೆಂಗಳೂರಿನಲ್ಲಿ ಝಾಂಬಿ ಡ್ರಗ್ ವದಂತಿಯನ್ನ ಗೃಹ ಸಚಿವ ಪರಮೇಶ್ವರ್ ಅಲ್ಲಗಳೆದಿದ್ದಾರೆ. ಬಂಧಿತ ಆರೋಪಿ ಹರಿಯಾಣ, ಪಂಜಾಬ್ ಮೂಲದ ವ್ಯಕ್ತಿ. ಆತ ಲಾರಿ ಡ್ರೈವರ್, ಆತನಿಗೆ ಡ್ರಿಂಕ್ಸ್ ಅಭ್ಯಾಸವಿತ್ತು. ಯಾವ ಝಾಂಬಿಯೂ ಇಲ್ಲ. ಏನೂ ಇಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಝಾಂಬಿ ಡ್ರಗ್ಸ್ ಅನ್ನೋದು ಇಲ್ಲ, ಅದು ಸತ್ಯಕ್ಕೆ ದೂರ. ಯಾರು ಆತನ ಫೋಟೋ ಪೋಸ್ಟ್ ಮಾಡಿದ್ನೋ ಆತನನ್ನ ಬಂಧಿಸಲಾಗಿದೆ ಅಂತಾ ತಿಳಿಸಿದರು. ಇನ್ನೂ ನಿನ್ನೆಯಷ್ಟೇ ಝಾಂಬಿ ಡ್ರಗ್ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ದುನಿಯಾ ವಿಜಯ್‌ಗೆ ಸಂಕಷ್ಟ ಎದುರಾಗಿದೆ. ಮಾಹಿತಿ ತಿಳಿಯದೇ ಅಪಪ್ರಚಾರ ನಡೆಸಿದ ದುನಿಯಾ ವಿಜಯ್, ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್‌ಗೆ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದಾರೆ.

ಅಮೆರಿಕ-ಇರಾನ್ ಇಂದು ಮಾತುಕತೆ

ಮೂಲಕ ಮಾತ್ರ ಪ್ರವೇಶಿಸಬಹುದಾಗಿದೆ. ಪ್ರವೇಶವು ಅಧಿಕೃತ ಅಧಿಕಾರಿಗಳು ಮತ್ತು ನಿವಾಸಿಗಳಿಗೆ ಸೀಮಿತವಾಗಿದೆ.

ಇರಾನ್ ಪಟ್ಟು: ಈ ಮಧ್ಯೆ ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸುವವರೆಗೂ ಸಂಧಾನ ಮಾತುಕತೆಗೆ ತಾವು ಸಿದ್ಧರಿಲ್ಲವೆಂದು ಇರಾನ್ ಸ್ಪಷ್ಟಪಡಿಸಿದೆ. ಹಾಗಾಗಿ ಸಂಧಾನ ಮಾತುಕತೆ ಯಶಸ್ವಿಯಾಗುವುದಿರಲಿ, ನಡೆಯುವುದೇ ಅನುಮಾನ ಮೂಡಿಸಿದೆ.

ಟ್ರಂಪ್ ಆರ್ಭಟ: ಹಾರ್ಮುಜ್ ಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಆಸ್ಪದ ಮಾಡಿಕೊಡದೇ ಇದ್ದಲ್ಲಿ ಮತ್ತು ಈ ವಿಚಾರವನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುವ ತಂತ್ರವನ್ನು ಅನುಸರಿಸಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಮತ್ತೆ ಗುಡುಗಿದ್ದಾರೆ. ಸಂಧಾನ ಮಾತುಕತೆಗಳು ಫಲಪ್ರದವಾಗದಿದ್ದರೆ ಆ ಕ್ಷಣದಿಂದಲೇ ಘೋರ ದಾಳಿ ಆರಂಭವಾಗಲಿದೆ ಅದಕ್ಕಾಗಿಯೇ ಶಸ್ತ್ರಾಸ್ತ್ರಗಳನ್ನು ಹಡಗಿನಲ್ಲಿ ತುಂಬಿಸಲಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ಟ್ರಂಪ್ ಮಾತಿಗಿಲ್ಲ ಕಿಮ್ಮತ್ತು; ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್ ದಾಳಿ

ಬೈರುತ್, ಏ.10– ಇಸ್ರೇಲಿ ಜೆಟ್‌ಗಳು ಎರಡು ಲೆಬನಾನ್ ಪಟ್ಟಣಗಳ ಮೇಲೆ ವಾಯುದಾಳಿ ನಡೆಸಿದೆ. ಆ ಮೂಲಕ ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮಕ್ಕೆ ಸೆಡ್ಡು ಹೊಡೆದಿದೆ.

ಲೆಬನಾನ್ ಮೇಲಿನ ದಾಳಿಗಳನ್ನು ಹಿಂತೆಗೆದುಕೊಳ್ಳುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಸೂಚಿಸಿದ್ದಾರೆ. ಆದರೂ, ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಲೆಬನಾನ್‌ನಲ್ಲಿರುವ ಇರಾನ್‌ನ ಪ್ರಾಕ್ಸಿ ಹೆಜ್ಬೊಲ್ಲಾ ಉತ್ತರ ಇಸ್ರೇಲಿ ಪಟ್ಟಣವನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ. ಶುಕ್ರವಾರ ಇಸ್ರೇಲ್–ಲೆಬನಾನ್ ಗಡಿಯ ಸಮೀಪವಿರುವ ಕಿರ್ಯಾತ್ ಶ್ಮೋನಾ ಮತ್ತು ಉತ್ತರ ಇಸ್ರೇಲ್‌ನ ಅಪ್ಪರ್ ಗಲಿಲೀ ಪ್ರದೇಶದ ಮಿಸ್ಗಾವ್ ಆಮ್ ಮೇಲೆ ರಾಕೆಟ್‌ಗಳನ್ನು ಹಾರಿಸಿರುವುದಾಗಿ ಉಗ್ರಗಾಮಿ ಗುಂಪು ಎಚ್ಚರಿಸಿದೆ. ನಮ್ಮ ದೇಶ ಮತ್ತು ನಮ್ಮ ಜನರ ವಿರುದ್ಧ ಇಸ್ರೇಲಿ–ಅಮೆರಿಕನ್ ಆಕ್ರಮಣ ನಿಲ್ಲುವವರೆಗೂ ಈ ಪ್ರತಿಕ್ರಿಯೆ ಮುಂದುವರಿಯುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೈಸೂರು ಮಿತ್ರ

ಶನಿವಾರ 11 ಏಪ್ರಿಲ್ 2026

ಚಾಮರಾಜ ಜೋಡಿ ರಸ್ತೆ ಬಾಲಕಿಯರ ಪಿಯು ಕಾಲೇಜಿಗೆ ಶೇ.93 ಫಲಿತಾಂಶ



ಆರ್.ಕಾವ್ಯ ಚಂದನಾ ಐಶ್ವರ್ಯ ವೈಷ್ಣವಿ ಲಾವಣ್ಯ



ಸೌಜನ್ಯ ಮೌನ ಎಸ್.ಸತ್ಯ ಲಕ್ಷ್ಮೀ

ಮೈಸೂರು, ಏ.10– ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಈ ಬಾರಿ ದ್ವಿತಿಯ ಪಿಯು ಪರೀಕ್ಷೆಯಲ್ಲಿ ಶೇ.93ರಷ್ಟು ಫಲಿತಾಂಶ ಗಳಿಸಿದೆ. ಉನ್ನತ ಶ್ರೇಣಿಯಲ್ಲಿ 22, ಪ್ರಥಮ ಶ್ರೇಣಿ 70, ದ್ವೀತಿಯ ಶ್ರೇಣಿ 22 ಹಾಗೂ ತೃತೀಯ ಶ್ರೇಣಿಯಲ್ಲಿ ಮೂವರು ಸೇರಿದಂತೆ 117 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಆರ್.ಕಾವ್ಯ(580), ಎಂ.ಚಂದನಾ(538), ಆರ್.ಐಶ್ವರ್ಯ (534), ವಾಣಿಜ್ಯ ವಿಭಾಗದಲ್ಲಿ ಎಸ್.ವೈಷ್ಣವಿ(581), ಎಂ.ವಿ.ಲಾವಣ್ಯ(565), ಸೌಜನ್ಯ ಚೌಧರಿ(560), ಕಲಾವಿಭಾಗದಲ್ಲಿ ಮೌನ(539), ಎಸ್.ಸತ್ಯ(520) ಹಾಗೂ ಲಕ್ಷ್ಮೀ(517), ಅತ್ಯುತ್ತಮ ಅಂಕ ಗಳಿಸಿದ್ದಾರೆ. ಐವರು ಕನ್ನಡದಲ್ಲಿ, ಮೂವರು ವ್ಯವಹಾರ ಅಧ್ಯಯನದಲ್ಲಿ ಹಾಗೂ ಓರ್ವ ವಿದ್ಯಾರ್ಥಿ ಗಣಿತದಲ್ಲಿ ಶೇ.100ರಷ್ಟು ಅಂಕ ಪಡೆದಿದ್ದಾರೆ.

ಸುಭಿಕ್ಷಾ ಪಾಟೀಲ್‌ಗೆ ಶೇ.92.16ರಷ್ಟು ಅಂಕ



ಮೈಸೂರು, ಏ.10– ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸಿ.ಜೆ. ದ್ವಾರಕೀಶ್ ಹಾಗೂ ಗೀತಾರವರ ಪುತ್ರಿ ಸುಭಿಕ್ಷಾ ಪಾಟೀಲ್ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 553 (ಶೇ. 92.16) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಈಕೆಯನ್ನು ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅಭಿನಂದಿಸಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ



ಮೈಸೂರಿನ ಡಾ.ಚಂದ್ರಶೇಖರ್ ಫೌಂಡೇಶನ್‌ನ ಕಾವೇರಿ ಸಮೂಹ ವಿದ್ಯಾಸಂಸ್ಥೆಗಳ ಅಂಗಸಂಸ್ಥೆಯಾದ ಕಾವೇರಿ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಅಭಿನಂದಿಸಲಾಯಿತು. ಈ ವೇಳೆ ಕಾವೇರಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಜಿ.ಆರ್.ಚಂದ್ರಶೇಖರ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಸರಳಾ ಚಂದ್ರಶೇಖರ್ ಮತ್ತಿತರರಿದ್ದರು.

ಮಂಚೇಗೌಡನಕೊಪ್ಪಲು ಸರ್ಕಾರಿ ಪ.ಪೂ. ಕಾಲೇಜಿಗೆ ಶೇ.80ರಷ್ಟು ಫಲಿತಾಂಶ

ಮೈಸೂರು, ಏ.10– ಮೈಸೂರಿನ ಮಂಚೇಗೌಡನಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಈ ಬಾರಿ ದ್ವಿತಿಯ ಪಿಯು ಪರೀಕ್ಷೆಯಲ್ಲಿ ಶೇ.80ರಷ್ಟು ಫಲಿತಾಂಶ ಪಡೆದಿದೆ. ಅತ್ಯುನ್ನತ ಶ್ರೇಣಿಯಲ್ಲಿ 25, ಪ್ರಥಮ ಶ್ರೇಣಿಯಲ್ಲಿ 84, ದ್ವಿತೀಯ ಶ್ರೇಣಿಯಲ್ಲಿ 38 ಉತ್ತೀರ್ಣರಾಗಿದ್ದು, 10 ವಿದ್ಯಾರ್ಥಿಗಳು ಕನಿಷ್ಠ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಉತ್ತಮ ಅಂಕಪಡೆದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಶಾಸಕರು, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ.

ಕಲಾಭಾರತಿ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ



ಸಿ.ಪೃಥ್ವಿ ಪ್ರಾರ್ಥನ ಅಮೂಲ್ಯ ಹೇಮಾಕ್ಷಿ ಕೆ.ಶ್ರಾವ್ಯ



ಸ್ಫೂರ್ತಿ ಚಿಕ್ಕತಾಯಿ ಕಾವ್ಯಶ್ರೀ ಎಸ್.ಮೀನಾಕ್ಷಿ ಚೈತ್ರ



ಸಿ.ಸೌಮ್ಯ ಆರ್.ಕಾವ್ಯ ವಿನಯ್ ರಾಘವೇಂದ್ರ ಎಸ್.ಅಮರ್



ಪಲ್ಲವಿ ಜೆ.ದಿವ್ಯ ಹರ್ಷಿತ ಮಾಳವಿಕ ಕಾರ್ತಿಕ್



ಯೋಗೇಶ್ವರಿ ಧನಲಕ್ಷ್ಮೀ ಧನುಷ್ ಜಯಲಕ್ಷ್ಮಿ ಮನಿಷ

ಮೈಸೂರು, ಏ.10– ಮೈಸೂರಿನ ಇಲವಾಲದಲ್ಲಿನ ಕಲಾಭಾರತಿ ಪಿಯು ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದಿದೆ.



ಗಣೇಶ ನಂದಿನಿ

ಸಿ.ಪೃಥ್ವಿ(585 ಅಂಕ), ಪ್ರಾರ್ಥನ (574), ಬಿ.ಕೆ.ಅಮೂಲ್ಯ(573), ಹೇಮಾಕ್ಷಿ (564), ಕೆ.ಶ್ರಾವ್ಯ(564), ಸ್ಫೂರ್ತಿ(564), ಚಿಕ್ಕತಾಯಿ(562), ಕಾವ್ಯಶ್ರೀ(562), ಎಸ್.ಮೀನಾಕ್ಷಿ(561), ಚೈತ್ರ(554), ಸಿ.ಸೌಮ್ಯ(550), ಆರ್.ಕಾವ್ಯ(547), ಹೆಚ್.ಆರ್.ವಿನಯ್ ಕುಮಾರ್(546), ಜಿ.ರಾಘವೇಂದ್ರ(545), ಎಸ್.ಅಮರ್(543), ಪಲ್ಲವಿ(540), ಜೆ.ದಿವ್ಯ(534), ಬಿ.ಎನ್.ಹರ್ಷಿತ(526), ಸಿ.ಎಂ.ಮಾಳವಿಕ(521), ಸಿ.ಪಿ.ಕಾರ್ತಿಕ್(519), ಸಿ.ಎನ್.ಯೋಗೇಶ್ವರಿ(518), ಯು.ಧನಲಕ್ಷ್ಮೀ (517), ಧನುಷ್(517), ಜಯಲಕ್ಷ್ಮಿ (517), ಮನಿಷ(516), ಗಣೇಶ(514) ಹಾಗೂ ಹೆಚ್.ಎಂ.ನಂದಿನಿ(512) ಅತ್ಯುತ್ತಮ ಅಂಕ ಗಳಿಸಿದ್ದಾರೆ.

ಒಟ್ಟು 80 ವಿದ್ಯಾರ್ಥಿಗಳಲ್ಲಿ 27 ಅತ್ಯುನ್ನತ ಶ್ರೇಣಿ, 45 ಪ್ರಥಮ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯು ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲಾಗಿತ್ತು. ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ಹಾಗೂ ಕೆ–ಸೆಟ್ ತರಬೇತಿ ಕಲ್ಪಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶು ಮರಣ ಶೂನ್ಯಕ್ಕಿಳಿಸಲು ಡಿಸಿ ಸೂಚನೆ

ಬೇರೆಡೆಯಿಂದ ಗರ್ಭಿಣಿ ಮಹಿಳೆಯರ ಗಂಭೀರ ಸ್ಥಿತಿಯಲ್ಲಿ ಇಲ್ಲಿಗೆ ಕರೆತರುವುದು ಶಿಶು ಮರಣಕ್ಕೆ ಕಾರಣ; ಎಚ್ಚರಿಕೆ

ಮೈಸೂರು,ಏ.10(ಎಂಟಿವೈ)– ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶು ಮರಣ ಪ್ರಮಾಣವನ್ನು ಶೂನ್ಯಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದ್ದಾರೆ.



ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೌನ್ಸಿಲ್ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಚೆಲುವಾಂಬ ಆಸ್ಪತ್ರೆಯಲ್ಲಿ ಸಂಭವಿಸುತ್ತಿರುವ ಶಿಶು ಮರಣಗಳ ಕುರಿತ ಪರಿಶೀಲನಾ ಸಭೆ ನಡೆಯಿತು.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೌನ್ಸಿಲ್ ಹಾಲ್‌ನಲ್ಲಿ ಚೆಲುವಾಂಬ ಆಸ್ಪತ್ರೆಯಲ್ಲಿ ಸಂಭವಿಸುತ್ತಿರುವ ಶಿಶು ಮರಣಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚೆಲುವಾಂಬ ಆಸ್ಪತ್ರೆಯನ್ನ ಸುತ್ತಮುತ್ತಲಿನ ಜಿಲ್ಲೆಯ ಜನರು ಅವಲಂಭಿಸಿದ್ದು, ಹೆರಿಗೆಗೆ ದಾಖಲಿಸಲಿದ್ದಾರೆ. ಇಲ್ಲಿ ದಾಖಲಾಗುವ ಗರ್ಭಿಣಿಯರಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾ ಗುತ್ತಿರುವ ಶಿಶು ಮರಣ ಪ್ರಮಾಣವನ್ನು ಶೂನ್ಯಗೊಳಿಸಬೇಕು ಎಂದರು.

ಕಳೆದ ಆಗಸ್ಟ್‌ನಲ್ಲಿ 9, ಡಿಸೆಂಬರ್‌ನಲ್ಲಿ 8 ಹಾಗೂ ಮಾರ್ಚ್‌ನಲ್ಲಿ 9 ಶಿಶು ಮರಣ ಪ್ರಕರಣ ದಾಖಲಾಗಿವೆ. ಮಾಸಿಕಗಳಿಗೆ ಹೋಲಿಸಿದರೆ ಕಡಿಮೆ ಇದೆ. ಶಿಶು ಮರಣವನ್ನು ಶೂನ್ಯದತ್ತ ಕೊಂಡೊಯ್ಯಬೇಕು. ಈ ನಿಟ್ಟಿನಲ್ಲಿ ಆಸ್ಪತ್ರೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ಇತರೆ ಆಸ್ಪತ್ರೆಗಳಲ್ಲಿ ಗಂಭೀರ ಸ್ಥಿತಿಗೆ ತಲುಪಿದವರನ್ನು ಚೆಲುವಾಂಬ ಆಸ್ಪತ್ರೆಗೆ ಕರೆತರುತ್ತಿರುವುದರಿಂದ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 2–3 ದಿನ ಇಟ್ಟುಕೊಂಡು, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಚೆಲುವಾಂಬ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಗರ್ಭಿಣಿ ಸ್ಥಿತಿ ಗಂಭೀರವಾಗುವ ಮುನ್ನವೇ ಚೆಲುವಾಂಬ ಆಸ್ಪತ್ರೆಗೆ ಕಳುಹಿಸಬೇಕು. ಇದರಿಂದ ಉತ್ತಮ ಚಿಕಿತ್ಸೆ ನೀಡಿ ಶಿಶು ಮರಣವನ್ನು ತಡೆಯಬಹುದಾಗಿದೆ. ಬೇರೆ ಬೇರೆ ಕಡೆಯಿಂದ ಗರ್ಭಿಣಿಯರನ್ನು ಕರೆತಂದು ಆಸ್ಪತ್ರೆಗೆ ದಾಖಲಾದ 48ಗಂಟೆಯೊಳಗೆ ಹೆರಿಗೆ ಆದ ನಂತರ ಜನವರಿಯಿಂದ ಮಾರ್ಚ್‌ವರೆಗೆ 23 ಶಿಶು ಮರಣ ಪ್ರಕರಣ ದಾಖಲಾಗಿವೆ. ಈ 23 ಪ್ರಕರಣಗಳನ್ನು ಅಧ್ಯಯನ ಮಾಡಿ ಕೆಳ ಹಂತದ ಆಸ್ಪತ್ರೆಗಳ ಲೋಪ ಏನು, ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸುವಲ್ಲಿ ವಿಳಂಬ ಮಾಡಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.

ಇದೇ ವೇಳೆ ಮೈಸೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ದ್ರಾಕ್ಷಾಯಿಣಿ ಮಾತನಾಡಿ, ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶು ವೈದ್ಯರ ಹುದ್ದೆ 6 ಇದ್ದು, ಅವುಗಳಲ್ಲಿ 5 ಹುದ್ದೆಗಳು ಖಾಲಿ ಇವೆ. ಶುಶ್ರೂಷಕರು 96 ಹುದ್ದೆಗಳು ಇದ್ದು, 59 ಕರ್ತವ್ಯ ನಿರ್ವಹಿಸುತ್ತಿದ್ದಾರೆ. 40 ಹುದ್ದೆಗಳು ಖಾಲಿ ಇವೆ. ಗ್ರೂಪ್ ಡಿ 16 ಹುದ್ದೆಗಳಿದ್ದು, 12 ಹುದ್ದೆಗಳು ಖಾಲಿ ಇವೆ. ಚೆಲುವಾಂಬ ಆಸ್ಪತ್ರೆಯಲ್ಲಿ ಹುದ್ದೆಗಳ ಕೊರತೆ ಇದೆ. ಆದರೂ ಆಸ್ಪತ್ರೆಗೆ ಬರುವ ರೋಗಿಗಳ ಆರೈಕೆಗೆ ಶ್ರಮಿಸಲಾಗುತ್ತಿದೆ. ಅಗತ್ಯ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಆದರೂ, ಗಂಭೀರ ಪರಿಸ್ಥಿತಿಯಲ್ಲಿ ಬಂದ ಪ್ರಕರಣಗಳಿಂದ ಶಿಶು ಮರಣ ಸಂಭವಿಸಿವೆ. ಜನವರಿಯಲ್ಲಿ 15, ಫೆಬ್ರವರಿಯಲ್ಲಿ 18, ಮಾರ್ಚ್‌ನಲ್ಲಿ 09 ಶಿಶು ಮರಣ ಸಂಭವಿಸಿವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ. ಸಿಇಓ ಎಸ್.ಯುಕೇಶ್ ಕುಮಾರ್ ಸೇರಿದಂತೆ ಮೈಸೂರು ಸರ್ಕಾರಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಣಿಕ್ಯಧಾರದಲ್ಲಿ ಕಾಣೆಯಾದ ಕೇರಳಮ್ ಬಾಲಕಿ 3 ದಿನದ ಬಳಿಕ ಪ್ರಪಾತದಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು, ಏ.10– ಪ್ರವಾಸಕ್ಕೆ ಚಿಕ್ಕಮಗಳೂರಿಗೆ ಬಂದಿದ್ದ ಕೇರಳಮ್ ಮೂಲದ ಬಾಲಕಿ ಶ್ರೀನಂದಾ (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಸ್ಥಳೀಯರು ತಕ್ಷಣವೇ ಹುಡುಕಾಟ ಆರಂಭಿಸಿದ್ದು, ನಂತರ ಪೊಲೀಸ್ ಇಲಾಖೆ ಹಾಗೂ ರಕ್ಷಣಾ ತಂಡಗಳು ಕೂಡ ಕಾರ್ಯಾಚರಣೆಗೆ ಮುಂದಾಗಿದ್ದವು.



ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ಹೊರಟ ಶೋಧ ತಂಡಕ್ಕೆ ಸುಮಾರು 5 ಕಿಲೋ ಮೀಟರ್ ದೂರದಲ್ಲಿರುವ ಆಳವಾದ ಕಂದಕದ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಪ್ರಪಾತವು ಸುಮಾರು 1500 ಅಡಿ ಆಳವಿದೆ. ಅತ್ಯಂತ ದುರ್ಗಮ ಪ್ರದೇಶವಾಗಿರುವ ಕಾರಣ ಶವವನ್ನು ಹೊರತೆಗೆದು ಮೇಲೆ ಎತ್ತಿಕೊಂಡು ಬರುವ ಕಾರ್ಯವೂ ಸವಾಲಿನದ್ದಾಗಿತ್ತು.

ಘಟನೆಯ ಕುರಿತು ಪೊಲೀಸರು ಪ್ರಾಥಮಿಕವಾಗಿ ಆತ್ಮಹತ್ಯೆಯ ಶಂಕೆ ಯನ್ನು ವ್ಯಕ್ತಪಡಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಆದರೆ ಕುಟುಂಬದವರು ಕಾಲು ಜಾರಿ ಬಿದ್ದು ಈ ದುರ್ಘಟನೆ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಘಟನೆ ಹಿನ್ನೆಲೆ: ಬೇಸಿಗೆ ರಜೆ ಪ್ರವಾಸಕ್ಕೆಂದು ಮಂಗಳವಾರ ಚಿಕ್ಕಮಗಳೂರಿಗೆ 40 ಮಂದಿಯ ಕುಟುಂಬ ಆಗಮಿಸಿತ್ತು. ದತ್ತಪೀಠದ ತಪ್ಪಲಿನ ಪ್ರಸಿದ್ಧ ಮಾಣಿಕ್ಯಾಧಾರ ಜಲಪಾತದ ಬಳಿ 14 ವರ್ಷದ ಬಾಲಕಿ ಅಂದು ಸಂಜೆ 5.30ರ ಸುಮಾರಿಗೆ ನಿಗೂಢ ನಾಪತ್ತೆಯಾಗಿದ್ದಳು. 3 ದಿನಗಳ ಶೋಧ ನಡೆಸಿದ ಬಳಿಕ ಈಗ ಶವ ಪತ್ತೆಯಾಗಿದೆ.

ಈಕೆಯ ಹುಡುಕಾಟಕ್ಕೆ ಪೊಲೀಸರಿಗೆ, ಅರಣ್ಯ ಇಲಾಖೆ, ಅಗ್ನಿ ಶಾಮಕ ಇಲಾಖೆ, ಡಾಗ್ ಸ್ಕ್ವಾಡ್, ಎಸ್‌ಡಿಆರ್‌ಎಫ್ ಅಧಿಕಾರಿ, ಸಿಬ್ಬಂದಿ ಸೇರಿ 60ಕ್ಕೂ ಹೆಚ್ಚು ಸಿಬ್ಬಂದಿ 5 ಪ್ರತ್ಯೇಕ ತಂಡಗಳಾಗಿ ಕಾಡಿನೊಳಗೆ ಹುಡುಕಾಟ ನಡೆಸಿದ್ದರು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ಶ್ರೀನಂದಾ ಪತ್ತೆಗೆ ಥರ್ಮಲ್ ಕ್ಯಾಮರಾ (ಉಷ್ಣಾಂಶದ ಆಧಾರದ ಮೇಲೆ ಪತ್ತೆ ಹಚ್ಚುವ ಡ್ರೋನ್) ಬಳಕೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ಕೂಡ ನೀಡಿದ್ದ ಹಿನ್ನೆಲೆ ಈ ಮೂಲಕವೂ ಹುಡುಕಾಟ ನಡೆದಿತ್ತು.

ಕ್ಷಣಾರ್ಧದಲ್ಲಿ ಮಾಯವಾದ ಬಾಲಕಿ: ಆ ದಿನ ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಮಾಣಿಕ್ಯಾಧಾರದ ಮೆಟ್ಟಿಲುಗಳನ್ನು ಇಳಿಯುತ್ತಿದ್ದರು. ಕುಟುಂಬದ ಸದಸ್ಯರೆಲ್ಲಾ ಮುಂದೆ ಹೋಗುತ್ತಿದ್ದರೆ, ಬಾಲಕಿ ಶ್ರೀನಂದ ಅವರ ಹಿಂದೆಯೇ ಬರುತ್ತಿದ್ದಳು. ಆದರೆ, ಒಂದು ತಿರುವಿನಲ್ಲಿ ನೋಡುವಷ್ಟರಲ್ಲಿ ಆಕೆ ಅಲ್ಲಿರಲಿಲ್ಲ. ಕ್ಷಣಾರ್ಧದಲ್ಲಿ ಬಾಲಕಿ ದಟ್ಟ ಕಾನನದ ನಡುವೆ ನಾಪತ್ತೆಯಾದಳು. ತಕ್ಷಣವೇ ಕುಟುಂಬಸ್ಥ ಸುತ್ತಮುತ್ತ ಗಾಬರಿಯಿಂದ ಹುಡುಕಾಡಿದರೂ ಆಕೆಯ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಈಗ ಇರುವ ಅನುಮಾನ ಬಾಲಕಿ ಕಾಡು ಪ್ರಾಣಿಗಳ ದಾಳಿಗೆ ಒಳಗಾಗಿದ್ದಾಳೋ ಅಥವಾ ಆಕಸ್ಮಿಕವಾಗಿ ಕಂದಕಕ್ಕೆ ಬಿದ್ದಿದ್ದಾಳೋ ಇಲ್ಲವೇ ಆತ್ಮಹತ್ಯೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈದ್ಯಕೀಯ ಪರೀಕ್ಷೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ.

ಯಮುನಾ ನದಿಯಲ್ಲಿ ದೋಣಿ ಮುಳುಗಿ 10 ಮಂದಿ ಸಾವು

ಮಥುರಾ, ಏ.10– ವೃಂದಾವನದ ಯಮುನಾ ನದಿಯಲ್ಲಿ ಶುಕ್ರವಾರ ಮಧ್ಯಾಹ್ನ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದ್ದು, ಕನಿಷ್ಠ 10 ಜನ ಮೃತಪಟ್ಟಿದ್ದಾರೆ ಮತ್ತು ಹಲವಾರು ಜನ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಅವರು, ಈ ಸಾವುನೋವುಗಳನ್ನು ದೃಢಪಡಿಸಿದ್ದು, ಹಡಗಿನಲ್ಲಿದ್ದ ಎಲ್ಲಾ ಪ್ರವಾಸಿಗರು ಪಂಜಾಬ್ ಮೂಲದವರು ಎಂದು ಹೇಳಿದ್ದಾರೆ.

ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಅನೇಕ ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ ಎಂದು ಅವರು ತಿಳಿಸಿದ್ದಾರೆ.

ದೋಣಿಯಲ್ಲಿ ಎರಡು ಡಜನ್‌ಗೂ ಹೆಚ್ಚು ಪ್ರವಾಸಿಗರಿದ್ದರು ಎಂದು ಹೇಳಲಾಗಿದ್ದು, ಇಲ್ಲಿಯವರೆಗೆ ಸುಮಾರು 15 ಜನರನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಹಾಗೂ ಸುಮಾರು 50 ಸ್ಥಳೀಯ ಡೈವರ್‌ಗಳ ತಂಡಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಬಿರುಗಾಳಿಯಿಂದಾಗಿ ದೋಣಿ ನದಿಯ ಮಧ್ಯದಲ್ಲಿ ತೂಗಾಡಲು ಪ್ರಾರಂಭಿಸಿತು ಮತ್ತು ಅದರ ವೇಗ ಹೆಚ್ಚಾಗಿ ಅದು ಪಾಂಟೂನ್ ಸೇತುವೆಗೆ ಡಿಕ್ಕಿ ಹೊಡೆದು ಮುಳುಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೃಷ್ಣರಾಜ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ; ನೂತನ ಅಧ್ಯಕ್ಷ, ಸದಸ್ಯರ ಪದಗ್ರಹಣ



ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧಿಕೃತ ಕಚೇರಿ ಉದ್ಘಾಟನೆ ವೇಳೆ ಸಮಿತಿ ನೂತನ ಅಧ್ಯಕ್ಷರಾಗಿ ಜೆ.ವಿನಯ್ ಕುಮಾರ್ ಅವರನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿನಂದಿಸಿದರು.

ಮೈಸೂರು,ಏ.10– ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧಿಕೃತ ಕಚೇರಿ ಉದ್ಘಾಟನೆ ಹಾಗೂ ನೂತನ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭವು ಜಯನಗರದ ಅಶೋಕ ಪುರಂ ವಲಯ ಕಛೇರಿ–2 ರಲ್ಲಿ ನಡೆಯಿತು.

ಕಚೇರಿ ಉದ್ಘಾಟನೆ ಬಳಿಕ ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಉಪಸ್ಥಿತಿಯಲ್ಲಿ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಜೆ.ವಿನಯ್ ಕುಮಾರ್ ಹಾಗೂ ಸದಸ್ಯರಾಗಿ ಕೆ.ಗಣೇಶ್, ಸಿ.ವೆಂಕಟೇಶ್, ರಾಕೇಶ್, ಕಲೀಂ ಷರೀಫ್, ಎಸ್. ಇಂದಿರಾ, ಎಂ.ಜೆ.ಬಾಲಕೃಷ್ಣ, ಸಿದ್ದಲಿಂಗಯ್ಯ, ಜಗನ್ನಾಥ್ ಭೋವಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವೇ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಂತ್ರಿಮಂಡಲದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆದರು. ಈಗ ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪಿವೆ. ವಿಶೇಷವಾಗಿ ಮಹಿಳೆಯರ ಆರ್ಥಿಕ ಮಟ್ಟ ಸುಧಾರಣೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಶಾಸಕ ಕೆ.ಹರೀಶ್ ಗೌಡ, ಮುಡಾ ಮಾಜಿ ಅಧ್ಯಕ್ಷ ಹೆಚ್. ವಿ.ರಾಜೀವ್, ಬ್ಲಾಕ್ ಅಧ್ಯಕ್ಷ ಜಿ.ಸೋಮಶೇಖರ್, ಕೆ.ಆರ್.ಬ್ಯಾಂಕ್ ಮಾಜಿ ಅಧ್ಯಕ್ಷ ವಾಸು, ಮಾಜಿ ಮೇಯರ್‌ಗಳಾದ ಟಿ.ಬಿ.ಚಿಕ್ಕಣ್ಣ, ಬಿ. ಎಲ್. ಭೈರಪ್ಪ, ಪುಷ್ಪಲತಾ ಚಿಕ್ಕಣ್ಣ, ನಗರ ಪಾಲಿಕೆ ಮಾಜಿ ಸದಸ್ಯರಾದ ಕೆ.ವಿ. ಮಲ್ಲೇಶ್, ಆರ್.ಹೆಚ್. ಕುಮಾರ್, ಜಾಕೀರ್ ಪಾಷಾ, ಎಂ. ಸುನೀಲ್, ಶಾಂತವೀರೇಂದ್ರಸ್ವಾಮಿ, ಮುಖಂಡರಾದ ಜೋಗಿ ಮಹೇಶ್, ಪಟಾಕಿ ಮಂಜುನಾಥ್, ನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಪುಷ್ಪವಲ್ಲಿ, ಚಾಮರಾಜ ಅಧ್ಯಕ್ಷೆ ಸುಶೀಲಾ ಮರೀಗೌಡ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಮಹದೇವು, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ರವಿಶಂಕರ್, ನಗರ ಓಬಿಸಿ ಅಧ್ಯಕ್ಷಎನ್.ಆರ್.ನಾಗೇಶ್, ವಿಜಯ್ ಕುಮಾರ್, ಶೇಖರ್, ಆಶ್ರಯ ಸಮಿತಿ ಸದಸ್ಯ ಮಹ್ಮದ್ ಫಾರೂಖ್, ಮಾಜಿ ಸದಸ್ಯ ಮೂರ್ತಿ, ರೈಲ್ವೆ ಚಂದ್ರಶೇಖರ್, ಭೈರಪ್ಪ, ಯೋಗೇಶ್ ಉಪ್ಪಾರ್ ಗಣೇಶ್, ಕುಮಾರ್(ಕುಮ್ಮಿ), ಭವ್ಯ, ಲಕ್ಷ್ಮಿ, ಸರಸ್ವತಿ, ಲೋಕೇಶ್, ವಸಂತ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಪಿಯುಸಿಯಲ್ಲಿ ಶೇ.96 ಅಂಕ



ಮೈಸೂರು,ಏ.10– ಮೈಸೂರಿನ ಸರಸ್ವತಿಪುರಂನಲ್ಲಿನ ಜ್ಞಾನೋದಯ ಕಾಲೇಜಿನ ವಿದ್ಯಾರ್ಥಿನಿ ಭವಾನಿ ಯಾದವ್, ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 580(ಶೇ.96.66) ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ದಟ್ಟಗಳ್ಳಿಯ ಗುರುಮೂರ್ತಿ ಯಾದವ್ ಹಾಗೂ ಗೀತಾ ಯಾದವ್ ದಂಪತಿಯ ಪುತ್ರಿ.

ಪಿಯು ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ



ಮೈಸೂರು,ಏ.10– ನಗರದ ಎಸ್‌ಜೆಸಿಇ ಕ್ಯಾಂಪಸ್‌ನಲ್ಲಿರುವ ಜೆಎಸ್‌ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರ್.ನಂದಿತಾ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 543(ಶೇ.90.05) ಅಂಕಗಳನ್ನು ಗಳಿಸಿ, ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾಳೆ. ಈಕೆ ಜನತಾನಗರ ನಿವಾಸಿ ರಘು–ಲಕ್ಷ್ಮೀ ದಂಪತಿ ಪುತ್ರಿ.

ಭೇಟಿ–ಚರ್ಚೆ



ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಶುಕ್ರವಾರ ಮೈಸೂರಿನ ಹಿರಿಯ ವಕೀಲ ಎಸ್.ಅರುಣ್ ಕುಮಾರ್ ಅವರ ಕಚೇರಿಗೆ ಭೇಟಿ ನೀಡಿ, ಹಲವು ವಿಷಯಗಳ ಕುರಿತು ಚರ್ಚಿಸಿದರು.

ಉನ್ನತ ಶ್ರೇಣಿ



ಮೈಸೂರು, ಏ.10– ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೈಸೂರಿನ ವಿಜಯ ವಿಠಲ ಕಾಲೇಜಿನ ವಿದ್ಯಾರ್ಥಿನಿ ದಿವ್ಯ ಪ್ರಕಾಶ್ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 571 (ಶೇ.95.2) ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇಂಗ್ಲಿಷ್‌ನಲ್ಲಿ 94, ಸಂಸ್ಕೃತದಲ್ಲಿ 100, ರಸಾಯನಶಾಸ್ತ್ರದಲ್ಲಿ 87, ಜೀವಶಾಸ್ತ್ರದಲ್ಲಿ 96, ಭೌತಶಾಸ್ತ್ರ ಮತ್ತು ಗಣಿತದಲ್ಲಿ ತಲಾ 97 ಅಂಕ ಗಳಿಸಿದ್ದಾರೆ. ಇವರು ಕೆ.ಆರ್ ಬ್ಯಾಂಕ್ ಉದ್ಯೋಗಿ ಪ್ರಕಾಶ್– ಸಂಧ್ಯಾ ದಂಪತಿಯ ಪುತ್ರಿ.

ಉನ್ನತ ಶ್ರೇಣಿ



ಮೈಸೂರು, ಏ.10– ಮಂಡ್ಯ ಜಿಲ್ಲೆ ಪಿ.ಹೊಸಳ್ಳಿ ಕ್ಯಾಂಪಸ್ ಆವರಣದಲ್ಲಿನ ಆರಾಧನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಂ.ಎನ್.ರೋಹಿತ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 600ಕ್ಕೆ 547 ಅಂಕ ಗಳಿಸಿ, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಮೈಸೂರು ತಾಲೂಕು, ಜಯಪುರ ಗ್ರಾಮ ಪಂಚಾಯಿತಿ, ಮಾಜಿ ಉಪಾಧ್ಯಕ್ಷರಾದ ಎಂ.ನಾಗರಾಜು ಮತ್ತು ಮಂಜುಳ ದಂಪತಿ ಪುತ್ರ.

ಅತ್ಯುನ್ನತ ಶ್ರೇಣಿ



ಮೈಸೂರು, ಏ.10– ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೈಸೂರಿನ ಬಿಜಿಎಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಾಗರ.ಬಿ ಮಹಾಲಿಂಗಪುರ, 600ಕ್ಕೆ 575 (ಶೇ.96) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಸಂಚಾರ ನಿಯಂತ್ರಕ ಬಿ.ಬಿ.ಮಹಾಲಿಂಗಪುರ ಹಾಗೂ ಲತಾ ದಂಪತಿ ಪುತ್ರ.

ಶಾಸಕ ತನ್ವೀರ್ ಸೇಠ್‌ರ ಮನವಿ ಹಿನ್ನೆಲೆ

ಉದಯಗಿರಿ ಉತ್ತರ, ದಕ್ಷಿಣ ಠಾಣೆಗೆ ಅವಶ್ಯ ಸಿಬ್ಬಂದಿ ಕಲ್ಪಿಸಲು ಕ್ರಮ

ಮೈಸೂರು, ಏ.10(ಎಂಕೆ)– ಮೈಸೂರಿನ ಉದಯಗಿರಿ ಉತ್ತರ ಮತ್ತು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆಗಳಿಗೆ ಅವಶ್ಯ ವಿರುವ ಹುದ್ದೆಗಳನ್ನು ಸೃಜಿಸುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಒಳಾಡಳಿತ ಇಲಾಖೆ (ಪೊಲೀಸ್ ವೆಚ್ಚ)ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ವನಜ ಪತ್ರ ಬರೆದಿದ್ದಾರೆ.



ವಿಶಾಲವಾಗಿರುವ ನರಸಿಂಹರಾಜ ವಿಧಾನ ಕ್ಷೇತ್ರದಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ವ್ಯಾಪ್ತಿ ಹೆಚ್ಚಾಗಿದ್ದು, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮತ್ತೊಂದು ಹೊಸ ಪೊಲೀಸ್ ಠಾಣೆ ಅವಶ್ಯವಿದೆ ಎಂದು ಸ್ಥಳೀಯ ಶಾಸಕ ತನ್ವೀರ್ ಸೇಠ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಸರ್ಕಾರ, ಉದಯಗಿರಿ ಉತ್ತರ ಪೊಲೀಸ್ ಠಾಣೆಗೆ ಅವಶ್ಯವಿರುವ ಸಿಬ್ಬಂದಿ ಸೃಜಿಸುವಂತೆ ಸೂಚಿಸಿದೆ.

ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿರುವ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಾಗಿಸಿ ಉದಯಗಿರಿ ದಕ್ಷಿಣ ಮತ್ತು ಉದಯಗಿರಿ ಉತ್ತರ ಪೊಲೀಸ್ ಠಾಣೆಯನ್ನಾಗಿ ಸೃಜಿಸಿ, ಉದಯಗಿರಿ ಉತ್ತರ ಪೊಲೀಸ್ ಠಾಣೆ 49 ಹುದ್ದೆಗಳನ್ನು ನೀಡಿ ಸಹಮತಿ ನೀಡಲಾಗಿದೆ. ಹಾಗಾಗಿ ಉದಯಗಿರಿ ದಕ್ಷಿಣ ಪೊಲೀಸ್ ಠಾಣೆಯಿಂದ ಉದಯಗಿರಿ ಉತ್ತರ ಪೊಲೀಸ್ ಠಾಣೆಗೆ ಅವಶ್ಯವಿರುವ ಹುದ್ದೆಗಳನ್ನು ಸ್ಥಳಾಂತರಿಸುವುದಕ್ಕಾಗಲಿ, ವಿವಿಧ ದರ್ಜೆ 87 ಹುದ್ದೆಗಳನ್ನು ಹೊಸದಾಗಿ ಸೃಜಿಸುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಪಾಟೀಲ್ ಅವರಿಗೆ ಪಿಹೆಚ್.ಡಿ



ಮೈಸೂರು, ಏ.10– ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್‌ನ ಲೈಫ್ ಸೈನ್ಸ್ ವಿಭಾಗದಲ್ಲಿ ಮಹಾಲಕ್ಷ್ಮಿ ಪಾಟೀಲ್ ಸಂಶೋಧನೆ ನಡೆಸಿ, ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಹಾವೇರಿ ಜಿಲ್ಲೆ, ಯತ್ನಳ್ಳಿ ಗ್ರಾಮದ ಶಂಕರಗೌಡ ಹಾಗೂ ರೇಣುಕಾ ದಂಪತಿಯ ಪುತ್ರಿಯಾದ ಮಹಾಲಕ್ಷ್ಮೀ ಅವರು ಉನ್ನತ ವ್ಯಾಸಂಗ ಮಾಡಿ, ಪದವಿ ಪಡೆಯಬೇಕೆಂಬುದು ಕುಟುಂಬದ ಆಸೆಯಾಗಿತ್ತು. ಸದ್ಯ ಪಿಹೆಚ್.ಡಿ ಪದವೀಧರರಾದ ಇವರಿಗೆ ತಂದೆ–ತಾಯಿ, ಸಹೋದರಿ ಕೀರ್ತಿ ಪಾಟೀಲ್, ಸ್ಮಿತಾ ಪಾಟೀಲ್ ಸೇರಿದಂತೆ ಬಂಧು–ಬಳಗ, ಸ್ನೇಹಿತರು ಶುಭಾಶಯ ತಿಳಿಸಿದ್ದಾರೆ.

ಮೈಸೂರು ಮಿತ್ರ ಶನಿವಾರ 11 ಏಪ್ರಿಲ್ 2026

ಮೇ 29ರಿಂದ ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ

ಅದ್ದೂರಿಯಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಸುಂಟಿಕೊಪ್ಪ,ಏ.10– ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 29 ಮತ್ತು 30ರಂದು ಸುಂಟಿಕೊಪ್ಪ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಶಾಸಕರು ಆರ್ಥಿಕ ಸಂಪನ್ಮೂಲ ಕ್ರೋಡೀಕರಣದ ಕುರಿತು ಯಾವುದೇ ಆತಂಕ ಬೇಡ. ಸಮ್ಮೇಳನವನ್ನು ಐತಿಹಾಸಿಕವಾಗಿ ಸದಾಕಾಲ ನೆನಪಿಸಿಕೊಳ್ಳುವಂತಹ ಮುಂದಿನ ಎಲ್ಲಾ ಸಮ್ಮೇಳನಗಳಿಗೆ ಮಾದರಿಯಾಗುವಂತಹ ರೀತಿಯಲ್ಲಿ ಆಯೋಜಿಸಬೇಕೆಂದು ಕರೆ ನೀಡಿದರು.

ವಿಶೇಷವಾಗಿ ಯುವಕರು ಮತ್ತು ಮಹಿಳೆಯರನ್ನು ಸಂಪರ್ಕಿಸಿ ಸಾಹಿತ್ಯದ ಕಡೆಗೆ ಅವರನ್ನು ಸೆಳೆಯಬೇಕೆಂದು ಕಿವಿಮಾತು ಹೇಳಿದರು. ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿರುವ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಅಥವಾ ಮಡಿಕೇರಿ ಕ್ಷೇತ್ರಕ್ಕೆ ಸೀಮಿತವಾಗಿಸದೆ ಜಿಲ್ಲೆಯ 104 ಗ್ರಾಮ ಪಂಚಾಯಿತಿಗಳನ್ನು ತಲುಪಿ ಜಿಲ್ಲೆಯ ಎಲ್ಲೆಡೆಗಳಿಂದ ಸಾಹಿತ್ಯ ಅಭಿಮಾನಿಗಳು, ಆಸಕ್ತರು ಕನ್ನಡಿಗರು ಸಹಸ್ರ ಸಂಖ್ಯೆಯಲ್ಲಿ ಬರುವಂತಾಗಬೇಕೆಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಜಿಲ್ಲೆ ಆಹ್ವಾನಿಸುವ ಕಾರ್ಯಕ್ರಮದ ನೇತೃತ್ವವನ್ನು ತಾವು ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿದರು.

ಹಣಕಾಸು ಸಮಿತಿ ಅಧ್ಯಕ್ಷ ಎ.ಲೋಕೇಶ್ ಕುಮಾರ್ ಮಾತನಾಡಿ, ಈಗಾಗಲೇ ತಮ್ಮ ನೇತೃತ್ವದ ಹಣಕಾಸು ಸಮಿತಿ ಸೇರಿದಂತೆ ಎಲ್ಲಾ ಉಪಸಮಿತಿಗಳು ಕಾರ್ಯಪ್ರವೃತ್ತವಾಗಿದೆ. ಎಲ್ಲರ ಸಹಕಾರದೊಂದಿಗೆ ಸಮ್ಮೇಳನವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ನಡೆಸೋಣ ಎಂದು ಹೇಳಿದರು.

ಇದೇ ಸಂದರ್ಭ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ವಿವಿಧ ಉಪಸಮಿತಿಗಳ ಸಂಚಾಲಕರು ತಮ್ಮ ಸಮಿತಿಗಳ ಕಾರ್ಯ ಪ್ರಗತಿಯ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುಂಟಿಕೊಪ್ಪ ಹೋಬಳಿ ಕ.ಸಾ.ಪ. ಅಧ್ಯಕ್ಷ ಪಿ.ಎಫ್. ಸಬಾಸ್ಟೀನ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ರೇವತಿ ರಮೇಶ್, ಸುಂಟಿಕೊಪ್ಪ ಹೋಬಳಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅನಿಲ್‌ಕುಮಾರ್, ಮಹಿಳಾ ಕಾರ್ಯದರ್ಶಿ ಲೀಲಾ ಮೇದಪ್ಪ, ಸುಂಟಿಕೊಪ್ಪ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಕನ್ನಡ ಸಂಸ್ಕೃತಿಯ ಇಲಾಖೆಯ ಸಹಾಯ ನಿರ್ದೇಶಕ ಕುಮಾರ್, ಸುಂಟಿಕೊಪ್ಪ ಉಪತಹಶೀಲ್ದಾರ್ ಕೆ.ಎಂ. ದೀಪಿಕಾ, ಚೆಸ್ಕಾಂ ಕಿರಿಯ ಅಭಿಯಂತರ ಲವ ಕುಮಾರ್ ಸೇರಿದಂತೆ ಕಸಾಪ ಸದಸ್ಯರುಗಳು ವಿವಿಧ ಸಂಘ ಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.



ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಮಾತನಾಡುತ್ತಿರುವುದು.

ದೇಶದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಿ

ವಿರಾಜಪೇಟೆ, ಏ.10– ಭಾರತಿಯ ಜನತಾ ಪಕ್ಷ ಇತರ ಎಲ್ಲ ಪಕ್ಷಗಳಿಗಿಂತಲೂ ವಿಭಿನ್ನವಾದ ಪಕ್ಷವಾಗಿದೆ, ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ವಿಭಾಗಿಯ ಸಂಚಾಲಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ವಿರಾಜಪೇಟೆ ಮಂಡಲದ ವತಿಯಿಂದ ಅಮ್ಮತಿ ಕೊಡವ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 'ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರತಿಯೊಬ್ಬರು ಪ್ರಶಿಕ್ಷಣದ ಉದ್ದೇಶದ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ ಭಾರತಿಯ ಜನತಾ ಪಕ್ಷ ಶಿಸ್ತುಬದ್ಧವಾದ ಪಕ್ಷ. ಉಳಿದ ಎಲ್ಲಾ ಪಕ್ಷಗಳಿಗಿಂತ ವಿಭಿನ್ನವಾಗಿದ್ದು, ಸಮಾಜದ ಏಳಿಗೆಗೆ ದೇಶದ ಅಭಿವೃದ್ಧಿಗೆ ಸದಾ ದುಡಿಯುವಂತ ಪಕ್ಷವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘಗಳ ಸಹಯೋಗದಲ್ಲಿ ಪ್ರಶಿಕ್ಷಣ ಮಹಾಬಿಯಾನವನ್ನು ಎಲ್ಲಾ ಮಂಡಲಗಳ ಮಟ್ಟದಲ್ಲಿ ನಡೆಸಿಕೊಂಡು ಬರುತ್ತಿದ್ದು ಇಂತ ಕಾರ್ಯಕ್ರಮದ ವಿಚಾರಧಾರೆಗಳನ್ನು ಎಲ್ಲರು ತಿಳಿದುಕೊಳ್ಳುವಂತಾಗಬೇಕು ಎಂದರು.

ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಮಾತನಾಡಿ ಪ್ರಶಿಕ್ಷಣ ವರ್ಗ ಬಹಳ ಮುಖ್ಯವಾದದ್ದು ಭಾರತಿಯ ಜನತಾ ಪಕ್ಷ ಆಚಾರ ವಿಚಾರಗಳು ದೇಶದ ರಕ್ಷಣೆ ಮಾಡುವಂತ ಪಕ್ಷವಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ ವಹಿಸಿ ಮಾತನಾಡಿದರು. ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮತ್ತು ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಪ್ರಮುಖರಾದ ರಾಬಿನ್ ದೇವಯ್ಯ, ವಿಭಾಗಿಯ ಸಂಚಾಲಕ ನೆಲ್ಲಿರ ಚಲನ್ ಕುಮಾರ್, ಭಾರತೀಶ್ ಮತ್ತಿತರರು ಉಪಸ್ಥಿತರಿದ್ದರು. ಅಜೀತ್ ಕರುಂಬಯ್ಯ ಸ್ವಾಗತಿಸಿ ನಿರೂಪಿಸಿದರು, ಯುವ ಮೋರ್ಚಾ ಮತ್ತು ಶಕ್ತಿ ಕೇಂದ್ರದ ಸದಸ್ಯರು ಗ್ರಾಮೀಣ ಭಾಗದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವ ಗಣ್ಯರು.

ಇಂದು ವಿದ್ಯುತ್ ವ್ಯತ್ಯಯ

ಮಡಿಕೇರಿ, ಏ.10– ಸೋಮವಾರಪೇಟೆ ಮಾರ್ಗದಲ್ಲಿ ಜಂಗಲ್ ಕ್ಲಿಯರಿಂಗ್ ಹಾಗೂ ಫೀಡರ್ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೋಮವಾರಪೇಟೆ ಪಟ್ಟಣ, ಕರ್ಕಳ್ಳಿ, ಅಬ್ಬೂರುಕಟ್ಟೆ, ಎಲಕನೂರು, ಹೊಸಳ್ಳಿ, ಕರ್ಕಳ್ಳಿ, ನೇಗಳ್ಳಿ, ಮಸಗೋಡು, ತಣ್ಣೀರುಹಳ್ಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಪ್ರಿತುನ್ ಪೂವಣ್ಣ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಕಾರ್ಯಾಧ್ಯಕ್ಷ



ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ (ರಿ) ಸಂಘಟನೆಯ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷ ಪ್ರಿತುನ್ ಪೂವಣ್ಣ ಅಧಿಕಾರ ಸ್ವೀಕರಿಸಿದರು.

ನಾಪೋಕ್ಲು: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ (ರಿ) ಸಂಘಟನೆಯ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅಯ್ಯನೆರವಂಡ ಪ್ರಿತುನ್ ಪೂವಣ್ಣ ಆಯ್ಕೆಯಾಗಿದ್ದಾರೆ.

ರಾಜ್ಯಾಧ್ಯಕ್ಷರಾದ ಪಿ. ಕೃಷ್ಣೇಗೌಡರ ನೇತೃತ್ವದಲ್ಲಿ ಕುಶಾಲನಗರದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಕಕ್ಕಬ್ಬೆ ನಾಲಡಿ ಗ್ರಾಮದ ಅಯ್ಯನೆರವಂಡ ಪ್ರಭಾ ಪೂವಯ್ಯ ದಂಪತಿಯ ಪುತ್ರ.

ಕಾಡಾನೆ ದಾಳಿಯಿಂದ ಸಾಲು ಸಾಲು ಸಾವು

ಎಚ್ಚೆತ್ತುಕೊಳ್ಳದ ಸರ್ಕಾರದ ಬಗ್ಗೆ ಬಿಜೆಪಿ ಆಕ್ರೋಶ

ಮಡಿಕೇರಿ,ಏ.10– ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸಾಲು ಸಾಲು ಸಾವುಗಳಾಗುತ್ತಿದ್ದರೂ ರಾಜ್ಯ ಸರಕಾರ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ದಕ್ಷಿಣ ಕೊಡಗಿನ ಕಾಯಿಮಾನಿಯಲ್ಲಿ ಮೂಕಳಮಾಡ ರತ್ತು ಅವರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದು, ಇದು ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಅರಣ್ಯ ಸಚಿವರು ಸಂತಾಪ ಸೂಚಿಸಿ ಸುಮ್ಮನಾದರೆ ಸಾಲದು, ಕೊಡಗು ಜಿಲ್ಲೆಗೆ ಬಂದು ಇಲ್ಲಿ ನಡೆಯುತ್ತಿರುವ ವನ್ಯಜೀವಿ ಮತ್ತು ಮಾನವ ಸಂಘರ್ಷದ ಕುರಿತು ಅಧ್ಯಯನ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.


ಕಳೆದ ಮೂರೂವರೆ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಕಾಡಾನೆಯಿಂದ 6ಕ್ಕೂ ಹೆಚ್ಚು ಸಾವುಗಳಾಗಿದ್ದರೂ ಅರಣ್ಯ ಸಚಿವರು ಇತ್ತ ಮುಖ ಮಾಡಿಲ್ಲ, ನೊಂದವರ ಅಹವಾಲು ಸ್ವೀಕರಿಸಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಶಾಸಕರುಗಳು ಕಾಡಾನೆ ದಾಳಿಯ ಗಂಭೀರತೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮತ್ತು ಸಚಿವರನ್ನು ಕರೆ ತರುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮಾನವೀಯತೆ ಇರುವ ಜನಪ್ರತಿನಿಧಿಗಳು ವನ್ಯಜೀವಿಗಳ ದಾಳಿಯ ಸಮಸ್ಯೆಗೆ ಶಾಶ್ವತ ಪರಿಹಾರ ಘೋಷಿಸಬೇಕೆ ಹೊರತು ಹಿಂದಿನ ಸರಕಾರದ ಮೇಲೆ ಅಥವಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಈಗಿನ ಕಾಂಗ್ರೆಸ್ ಸರಕಾರ ಕಾಡಾನೆ ಉಪಟಳ ತಡೆಗೆ ಮುಂದಿನ 5 ವರ್ಷಗಳ ಯೋಜನೆ ರೂಪಿಸಿರುವುದು ಹಾಸ್ಯಾಸ್ಪದವಾಗಿದೆ. ಈ ಅವಧಿಯಲ್ಲಿ ಪ್ರಾಣ ಮತ್ತು ಕೃಷಿ ಫಸಲು ಕಳೆದುಕೊಳ್ಳುವವರಿಗೆ ಹೊಣೆಯಾರು ಎಂದು ಶಿವಕುಮಾರ್ ನಾಣಯ್ಯ ಪ್ರಶ್ನಿಸಿದ್ದಾರೆ.

ಸಿಂಚನ ಪ್ರಸನ್ನಗೆ 600ಕ್ಕೆ 597 ಅಂಕ



ಮಡಿಕೇರಿ, ಏ.10– ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಮಡಿಕೇರಿ ಸಂತ ಮೈಕಲರ ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ಸಿಂಚನ ಪ್ರಸನ್ನ ಅವರು 600ಕ್ಕೆ 597 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದಿದ್ದಾರೆ. ಈಕೆ ಮಡಿಕೇರಿ ನಿವಾಸಿ ಹೊಸಮನೆ ಪ್ರಸನ್ನ ಮತ್ತು ಗೀತಾ ದಂಪತಿ ಪುತ್ರಿಯಾಗಿದ್ದಾರೆ. ಪೋಷಕರ ಬೆಂಬಲ, ಉಪನ್ಯಾಸಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಸಿಂಚನ ಪ್ರಸನ್ನ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಏ.14, ಅಂಬೇಡ್ಕರ್, ಬಾಬೂಜಿ ಜನ್ಮ ದಿನಾಚರಣೆ





ಮಡಿಕೇರಿ, ಏ.10– ತಾಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಏಪ್ರಿಲ್, 14ರಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.

ಇಂದಿನಿಂದ ಆರೋಗ್ಯ ಇಲಾಖೆ ನೌಕರರ ಕ್ರೀಡಾಕೂಟ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ(ಖಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ) ಕ್ರೀಡಾಕೂಟವು ಏ.11 ಮತ್ತು 12 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಟದ ಮೈದಾನದಲ್ಲಿ ನಡೆಯಲಿದೆ. ಇಲಾಖೆಯ ವಿವಿಧ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರೀಡಾಕೂಟಕ್ಕೆ ಹಾಜರಾಗಬಹುದಾಗಿದೆ.

ನಿವೇಶನ ಇಲ್ಲವೆ ಬಡ್ಡಿ ಸಮೇತ ಹಣ ವಾಪಸ್ ಕೊಡಿ

ಇಲ್ಲದಿದ್ದರೆ ಕೆಹೆಚ್‌ಬಿ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿಗೆ ಬೀಗ

ಚಾಮರಾಜನಗರ: ನಿವೇಶನಕ್ಕಾಗಿ ಅರ್ಜಿ ಶುಲ್ಕ ಕಟ್ಟಿಸಿರುವ ಫಲಾನುಭವಿಗಳಿಗೆ ಒಂದು ತಿಂಗಳೊಳಗೆ ನಿವೇಶನ ಅಥವಾ ಕಟ್ಟಿರುವ ಅರ್ಜಿ ಶುಲ್ಕದ ಹಣಕ್ಕೆ ಬಡ್ಡಿ ಸೇರಿಸಿ ವಾಪಸ್ ನೀಡಲು ಕರ್ನಾಟಕ ಗೃಹ ಮಂಡಳಿಯು ಕ್ರಮಕೈಗೊಳ್ಳಬೇಕು ಇಲ್ಲದಿದ್ದರೆ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ ಬೀಗ ಜಡಿಯುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ವಿದ್ಯಾವಂತ ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಎಚ್ಚರಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೃಹ ಮಂಡಳಿ ಜಿಲ್ಲೆಯ ಯೋಜನಾಧಿಕಾರಿಗಳು ಕಳೆದ 2020ನೇ ಸಾಲಿನಲ್ಲಿ ವಿವಿಧ ವಿಭಾಗಕ್ಕೆ ಗೃಹ ಮಂಡಳಿಯಿಂದ ನಿವೇಶನ ಅಥವಾ ಮನೆಯನ್ನು ನಿರ್ಮಿಸಿ ಅರ್ಜಿದಾರ ಫಲಾನುಭವಿಗಳಿಗೆ ಹಂಚಿಕೆ ಮಾಡಿಕೊಡುತ್ತೇನೆಂದು ಕೇಂದ್ರ ಕಛೇರಿ ಆದೇಶದ ಮೇರೆಗೆ ಮಾದಾಪುರ ಸುತ್ತಮುತ್ತಲ ಗ್ರಾಮಗಳ ಜಮೀನುಗಳನ್ನು ಖರೀದಿಸಿ. ನಂತರ ಅದನ್ನು ಗೃಹ ಮಂಡಳಿಯು ಡೆವಲೆಪ್‌ಮೆಂಟ್ ಮಾಡಿ ಇಡಬ್ಲ್ಯೂಎಸ್, ಎಲ್‌ಐಜಿ, ಎಂಐಜಿ, ಹೆಚ್‌ಐಜಿ ಮುಂತಾದ ಮನೆಗಳಿಗೆ ಕರ್ನಾಟಕ ಬ್ಯಾಂಕ್‌ನಿಂದ ಅರ್ಜಿ ಫಾರಂ ಹಣವನ್ನು ತೆಗೆದುಕೊಂಡಿರುತ್ತಾರೆ.

ಇಡಬ್ಲ್ಯೂಎಸ್ ಗೆ ಅರ್ಜಿದಾರರಿಂದ 3 ಸಾವಿರ ರೂ.ಗಳನ್ನು ಡಿಡಿ ತೆಗೆದುಕೊಂಡು ಅರ್ಜಿ ಸಲ್ಲಿಸಿರುತ್ತಾರೆ. ಇಡಬ್ಲ್ಯೂಎಸ್‌ಗೆ ಸುಮಾರು 730 ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಎಲ್.ಐ.ಜಿ. ನಿವೇಶನ/ಮನೆಗಳಿಗೆ ಅರ್ಜಿ ಡಿಡಿ ಮೊತ್ತ 5 ಸಾವಿರ ರೂ. ಅರ್ಜಿ ಹಾಕಿರುವ ಫಲಾನುಭವಿಗಳು 1805 ಜನ. ಹಾಗೆಯೇ ಎಂ.ಐ.ಜಿ.ಗೆ ಅರ್ಜಿದಾರರು 174 ಜನ ಇದ್ದಾರೆ. ಎಂ.ಐ.ಜಿ. ಮನೆ ಅಥವಾ ನಿವೇಶನಕ್ಕೆ ಡಿಡಿ 10,000 ರೂ.ಗಳು. ಹಾಗೆಯೇ ಹೆಚ್.ಐ.ಜಿ.ಗೆ 752 ಅರ್ಜಿದಾರರು ಡಿಡಿ ಮೊತ್ತ 15,000 ರೂ.ಗಳು ಈ ರೀತಿ ಸುಮಾರು 2020 ರಿಂದ ಇದುವರೆಗೆ ಸುಮಾರು 6 ವರ್ಷಗಳು ಆಗಿದ್ದರು ಆಯುಕ್ತರಾಗಲಿ ಸಂಬಂಧಪಟ್ಟ ಜಿಲ್ಲಾ ಸಂಬಂಧಪಟ್ಟ ಗೃಹ ಯೋಜನಾಧಿಕಾರಿಗಳಾಗಲಿ ಇದರ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

ಸಾರ್ವಜನಿಕರು ಮನೆ ಇಲ್ಲದೆ ನಿವೇಶನವಿಲ್ಲದೇ ನಿವೇಶನಕ್ಕೆ ಮುಗಿ ಬಿದ್ದು ಸಾಲಸೋಲ ಮಾಡಿ ಕೆಹೆಚ್‌ಬಿಯಿಂದ ನಮಗೆ ಮನೆ ಅಥವಾ ನಿವೇಶನ ದೊರೆಯುತ್ತದೆ ಎಂದು ಅರ್ಜಿ ಸಲ್ಲಿಸಿರುತ್ತಾರೆ. ಈ ಕಡೆ ನಿವೇಶನವು ಇಲ್ಲ, ಕಟ್ಟಿರುವ ಹಣವು ಇಲ್ಲ. ಈ ರೀತಿ ತುಂಬಾ ವಿಳಂಬವಾಗುತ್ತಿದೆ. ಇದಕ್ಕೆ ಆಯುಕ್ತರಾಗಲಿ, ಸಂಬಂಧಪಟ್ಟ ಹಿಂದೆ ಇದ್ದ ಜಿಲ್ಲಾಧಿಕಾರಿಗಳಾದ ಶಿಲ್ಪನಾಗ್ ಇದರ ಬಗ್ಗೆ ಕರ್ನಾಟಕ ಮಂಡಳಿ ಯಾವುದೇ ಕ್ರಮವನ್ನು ವಹಿಸಿರುವುದಿಲ್ಲ ಎಂದು ದೂರಿದರು.

ಶ್ರೀನಾಥ್, ಜಯಶಂಕರ್, ಮಹೇಶ್, ಚಿನ್ನಸ್ವಾಮಿ, ಶ್ರೀನಿವಾಸ ಹಾಜರಿದ್ದರು



ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವಂತ ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಮಾತನಾಡಿದರು.

ರೈಸ್ ಮಿಲ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 350 ಮೂಟೆ ಪಡಿತರ ಅಕ್ಕಿ ವಶ

ಪೊಲೀಸರು, ಆಹಾರ ಇಲಾಖೆಯ ಜಂಟಿ ಕಾರ್ಯಾಚರಣೆ

ಚಾಮರಾಜನಗರ: ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರ್ಕಾರ ನೀಡುತ್ತಿರುವ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ಅದನ್ನು ಪಾಲಿಶ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ದಂಧೆಯ ಮೇಲೆ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದಲ್ಲಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಸಮೀಪದಲ್ಲಿರುವ ಬದನಗುಪ್ಪೆ–ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ನಾಗರಾಜು ಅಲಿಯಾಸ್ ಮಂಡ್ಯ ನಾಗರಾಜು ಅವರಿಗೆ ಸೇರಿದ ಹಿಂದೂಸ್ತಾನ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ರೈಸ್ ಮಿಲ್ ಅನ್ನು ಪ್ರಸ್ತುತ ಚಾಮರಾಜನಗರದ ವಾಸೀಂ ಎಂಬುವವರು ಬಾಡಿಗೆಗೆ ಪಡೆದಿದ್ದರು ಎಂದು ಹೇಳಲಾಗುತ್ತಿದೆ.

ಖಚಿತ ಮಾಹಿತಿ ಮೇರೆಗೆ ಸಂತೇಮರಹಳ್ಳಿ, ಕುದೇರು ಪೊಲೀಸ್ ಠಾಣೆಯ ಪೊಲೀಸರು ಹಾಗೂ ಕೊಳ್ಳೇಗಾಲದ ಆಹಾರ ಇಲಾಖೆ ನಿರೀಕ್ಷರ ನೇತೃತ್ವದ ತಂಡ ಮಿಲ್‌ನ ಮೇಲೆ ದಾಳಿ ನಡೆಸಿದಾಗ ಮಿಲ್‌ನಲ್ಲಿ ತಲಾ 50 ಕೆ.ಜಿ. ತೂಕದ ಸುಮಾರು 350 ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸಿದ್ದ 17,500 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಕೊಳ್ಳೇಗಾಲ ಆಹಾರ ಇಲಾಖೆಯ ನಿರೀಕ್ಷಕರಾದ ಎನ್.ಎಸ್. ಪ್ರಸಾದ್ ಮಾತನಾಡಿ, ಕುದೇರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಈಶ್ವರ್ ಅವರು ಕರೆ ಮಾಡಿ ಬದನಗುಪ್ಪೆ–ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಹಿಂದೂಸ್ತಾನ್ ಪ್ರೈವೇಟ್ ಲಿಮಿಟೆಡ್ ರೈಸ್ ಮಿಲ್‌ನಲ್ಲಿ ಪಡಿತರ ಅಕ್ಕಿಯನ್ನು ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ ಎಂದು ತಿಳಿಸಿದ್ದರು. ಕೂಡಲೇ, ನಾವು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ 50 ಕೆ.ಜಿ. ತೂಕದ 350 ಚೀಲದಲ್ಲಿ ಸುಮಾರು 17,500 ಪಡಿತರ ಅಕ್ಕಿ ಸಂಗ್ರಹಣೆ ಮಾಡಿರುವುದು ಪತ್ತೆಯಾಯಿತು. ಕೂಡಲೇ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಮಿಲ್‌ನಲ್ಲಿ ರೈತರಿಂದ ಭತ್ತ ಪಡೆದು ಮಿಲ್ ಮಾಡುತ್ತಾರೆ. ಅದರೊಂದಿಗೆ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಪಾಲಿಶ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಸಂಬಂಧ ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ನಿಖರವಾದ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.

ದಾಳಿಯ ವೇಳೆಯಲ್ಲಿ ಸಂತೇಮರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ನವೀನ್, ಕುದೇರು ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಈಶ್ವರ್ ಹಾಗೂ ಸಿಬ್ಬಂದಿಗಳು ಸೇರಿದಂತೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.



ರೈಸ್ ಮಿಲ್‌ನಲ್ಲಿ ಸಂಗ್ರಹಿಸಿರುವ ಪಡಿತರ ಅಕ್ಕಿ ಮೂಟೆಗಳು.

ಗ್ರಾಮಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ



ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ 2.40 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಮುಖಂಡರಾದ ಎಸ್‌ಪಿಕೆ ಉಮೇಶ್, ನಿವೃತ್ತ ಬಿಇಒ ಸೋಮಣ್ಣೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರ್, ಮಹದೇವಸ್ವಾಮಿ, ಕೆ.ಕೆ ಹುಂಡಿ ನಾಗರಾಜು, ಬಸಪ್ಪನಪಾಳೆ ನಟರಾಜು, ಸುಬ್ಬೇಗೌಡ, ಪ್ರಕಾಶ್, ಶಿವಣ್ಣ, ಮಂಜು, ಕೆಆರ್ ಐಡಿಯಲ್ ಎಂಜಿನಿಯರ್ ಗಳಾದ ಅರುಣ್, ಮಹದೇವ ಪ್ರಸಾದ್, ಗ್ರಾಮದ ಮುಖಂಡರು ಗ್ರಾಮಸ್ಥರು ಹಾಜರಿದ್ದರು.

ಪಿಯುಸಿ ಫಲಿತಾಂಶ: ಯಳಂದೂರು ವಿದ್ಯಾರ್ಥಿಗಳ ಸಾಧನೆ



ವೈ.ಆರ್. ಕೃತಿ



ಎಸ್. ರೋಹಿಣಿ



ಆರ್. ಸಂಜನಾ

ಯಳಂದೂರು: ಪಿಯುಸಿ ಫಲಿತಾಂಶ ದಲ್ಲಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವ ಮೂಲಕ ಸಾಧನೆಗೈದಿದ್ದಾರೆ.

ಪಟ್ಟಣದ ಕುಂಬಾರ ಗುಂಡಿ ನಿವಾಸಿ ವೈ.ಜಿ. ಶಿಲ್ಪ ಹಾಗೂ ವೈ.ಜಿ.ರಂಗನಾಥ್ ದಂಪತಿ ಪುತ್ರಿ ವೈ.ಆರ್. ಕೃತಿ ಮೈಸೂರಿನ ಬಿಜಿಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ವಿಜ್ಞಾನ ವಿಭಾಗದಲ್ಲಿ 584 ಅಂಕ ಗಳಿಸುವ ಮೂಲಕ ಶೇ. 97.55 ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ಕನ್ನಡದಲ್ಲಿ 100 ಆಂಗ್ಲ ವಿಷಯದಲ್ಲಿ 96, ಭೌತಶಾಸ್ತ್ರದಲ್ಲಿ 96 ರಸಾಯನಶಾಸ್ತ್ರದಲ್ಲಿ 94, ಗಣಿತದಲ್ಲಿ 99 ಹಾಗೂ ಜೀವಶಾಸ್ತ್ರದಲ್ಲಿ 99 ಅಂಕ ಗಳಿಸುವ ಮೂಲಕ ಸಾಧನೆಗೈದಿದ್ದಾರೆ.

ತಾಲೂಕಿನ ದುಗ್ಗಹಟ್ಟಿ ಗ್ರಾಮದ ಸೋಮಣ್ಣ ಹಾಗೂ ಗೀತಾ ದಂಪತಿ ಪುತ್ರಿ ಎಸ್. ರೋಹಿಣಿ ಕೊಳ್ಳೇಗಾಲದ ವಾಸವಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 574 ಅಂಕಗಳಿಸಿ ಶೇ. 95.60 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಗ್ರಾಮಕ್ಕೆ ಕೀರ್ತಿಯನ್ನು ತಂದಿದ್ದಾರೆ.

ಪಟ್ಟಣದ ಯಳಂದೂರು ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ತಾಲೂಕಿನ ಉಪ್ಪಿನಮೋಳೆ ಗ್ರಾಮದ ಬಿ.ರಾಜೇಶ್, ನೀಲಮ್ಮ ದಂಪತಿ ಮಗಳು ಆರ್. ಸಂಜನಾ ವಾಣಿಜ್ಯ ವಿಭಾಗದಲ್ಲಿ 529 ಅಂಕಗಳಿಸಿ ಶೇ. 88.17 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಸಹಕಾರ ಸಂಘಗಳ ಉಳಿವಿಗೆ ಜನರ ಸಹಕಾರ ಅಗತ್ಯ

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಅಭಿಮತ

ಚಾಮರಾಜನಗರ, ಏ.10– ಸಹಕಾರ ಕ್ಷೇತ್ರ ವಿಸ್ತಾರವಾದ ಕ್ಷೇತ್ರವಾಗಿದ್ದು. ಸಾಲ ಪಡೆದವರು ಸಂಘಕ್ಕೆ ಮರುಪಾವತಿ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು, ಹಾಗಾದಾಗ ಅವುಗಳು ಬೆಳವಣಿಗೆ ಹೊಂದುತ್ತವೆ ಎಂದು ಮೈಸೂರು–ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಹೇಳಿದರು.

ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಭಗೀರಥ ಅಭಿವೃದ್ಧಿ ಸಹಕಾರ ಸಂಘದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 113 ವರ್ಷಗಳ ಹಿಂದೆ ಗದಗ ಜಿಲ್ಲೆಯ ಕಣಗಿನಹಾಳದ ಸಣ್ಣರಾಮನ ಗೌಡಸಿದ್ದನಗೌಡ ಅವರು ಸಣ್ಣ ಪ್ರಮಾಣದಲ್ಲಿ ಸಹಕಾರಸಂಘ ಆರಂಭಿಸಿದರು. ಪ್ರಸ್ತುತ ಸಹಕಾರ ಸಂಘಗಳು ಬಲಿಷ್ಠವಾಗಿದ್ದು, ರೈತರು, ಮಹಿಳೆಯರಿಗೆ ಸಾಲಕೊಡುವ ಮೂಲಕ ಅವರಿಗೆ ನೆರವಾಗಿವೆ. ಸಹಕಾರ ಸಂಘಗಳ ಶಾಖೆಗಳು ಹೆಚ್ಚಾಗಬೇಕಿದೆ ಎಂದರು.

ಮೈಸೂರು–ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಡಿ 417 ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, 31 ಶಾಖೆಗಳನ್ನು ಹೊಂದಿದ್ದು, 1 ಸಾವಿರ ಕೋಟಿ ಠೇವಣಿ ಸಂಗ್ರಹವಿದ್ದು, ಇದುವರೆಗೆ 2 ಸಾವಿರ ಕೋಟಿ ರೂ. ಸಾಲ ಒದಗಿಸಲಾಗಿದೆ. 5 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲಾಗಿದೆ. ಸಮುದಾಯದವರು ಜಿಲ್ಲಾ ಭಗೀರಥ ಅಭಿವೃದ್ಧಿ ಸಹಕಾರ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸಮುದಾಯದವರು ಈಗಲೂ ತರಕಾರಿ, ವೀಳ್ಯದೆಲೆ, ಹೂ ಮಾರಾಟ ಮಾಡಿಕೊಂಡು ಜೀವನಸಾಗಿಸುತ್ತಿದ್ದಾರೆ. ಅವರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ನೀಡಲು ಜಿಲ್ಲಾ ಭಗೀರಥ ಅಭಿವೃದ್ಧಿ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ. ಎಂದರು.



ಜಿಲ್ಲಾ ಭಗೀರಥ ಅಭಿವೃದ್ಧಿ ಸಹಕಾರ ಸಂಘದ ಸಮಾರಂಭವನ್ನು ಎಂಸಿಡಿಸಿಸಿ ಅಧ್ಯಕ್ಷ ದೊಡ್ಡಸ್ವಾಮೇಗೌಡ ಉದ್ಘಾಟಿಸಿದರು.

ರಾಯರ ಮಠದಲ್ಲಿ ಬೇಸಿಗೆ ಶಿಬಿರ

ಗುಂಡ್ಲುಪೇಟೆ: ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ಇರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತಿಕಾ ಬೃಂದಾವನ ಸನ್ನಿದಾನದಲ್ಲಿ ಮೈಸೂರಿನ ಶ್ರೀ ಸೋಸಲೆ ವ್ಯಾಸರಾಜಮಠದವರ ಸಹಯೋಗದೊಂದಿಗೆ ಎ.22 ರಿಂದ 29ರವರೆಗೆ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಆಡಳಿತ ಮಂಡಳಿಯ ಅಧ್ಯಕ್ಷೆ ರಾಜೇಶ್ವರಿ ಚಂದ್ರಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಇಂದಿನ ಯುವ ಪೀಳಿಗೆ ಹಾಗೂ ನಾಗರೀಕರಿಗೆ ನಮ್ಮ ಭಾರತ ದೇಶದ ಹಿಂದೂ ಧರ್ಮದ ಸಂಸ್ಕೃತಿ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಕಲಿಸುತ್ತಾ ಬೆಳೆಸೋಣ ಎಂಬ ಸದುದ್ದೇಶದಿಂದ ಇದೇ ತಿಂಗಳು ಶ್ರೀ ಮಠದಲ್ಲಿ ಮೈಸೂರಿನ ಸೋಸಲೆ ವ್ಯಾಸರಾಜಮಠದ ವಿದ್ವಾಂಸರಿಂದ ಪ್ರತಿನಿತ್ಯದ ದೇವತಾ ಸ್ತೋತ್ರಗಳು ಶ್ಲೋಕಗಳು ಭಗವದ್ಗೀತೆ ಶ್ಲೋಕ ಅರ್ಥ, ಮಹಾಭಾರತ ರಾಮಾಯಣ ಪಾತ್ರ ಪರಿಚಯ, ಧ್ಯಾನ, ಜಪ, ದೇಸೀ ಆಟಗಳು ಮುಂತಾದ ಕಲಿಕೆಗಳ ಬಗ್ಗೆ ನುರಿತ ಸಂಸ್ಕೃತ ಪಂಡಿತರುಗಳಿಂದ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

ಇದಕ್ಕೆ ಯಾವುದೇ ವಯಸ್ಸಿನ ನಿರ್ಬಂದ ಇಲ್ಲ ಪ್ರತಿಯೊಬ್ಬರೂ ಶಿಬಿರದಲ್ಲಿ ಭಾಗವಹಿಸ ಬಹುದಾಗಿದ್ದು, ಶಿಬಿರದಲ್ಲಿ ನಿತ್ಯ ದೇವತಾ ಸ್ತೋತ್ರಗಳು, ಪ್ರಾರ್ಥನಾ ಶ್ಲೋಕಗಳು, ಭಗವದ್ಗೀತೆ ಶ್ಲೋಕ ಅರ್ಥ, ಮಹಾಭಾರತ, ರಾಮಾಯಣಗಳ ಪಾತ್ರ ಪರಿಚಯ, ಪ್ರಶೋತ್ತರ ಉತ್ತಮ ನಡವಳಿಕೆ. ಭಾಷೆಯ ಉಚ್ಚಾರಣೆ, ದೇಸಿ ಆಟಪಾಟಗಳು ಮುಂತಾದ ಸುವಿಚಾರಗಳನ್ನು ಉತ್ತಮ ವಿದ್ವಾಂಸರುಗಳಿಂದ ಪ್ರತಿದಿನ ಕಲಿಸಿಕೊಡಲಾಗುವುದು.

ಭಾಗವಹಿಸಲು ಆಸಕ್ತಿ ಉಳ್ಳವರು ಮುಂಚಿತವಾಗಿ ತಮ್ಮ ಹೆಸರುಗಳನ್ನು ಕರೆ ಮಾಡಿ ನೋಂದಾಯಿಸಲು ತಿಳಿಸಿದ್ದಾರೆ, ಶಿಬಿರದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆಸಕ್ತರು ಮೊಬೈಲ್ ಸಂಖ್ಯೆ 9448046147, 9620668734, 9620668734ನ್ನು ಸಂಪರ್ಕಿಸಲು ಕೋರಿದ್ದಾರೆ.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ
ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

ಮನೆ ಮಾರಾಟಕ್ಕಿದೆ
ವಿವೇಕಾನಂದ ಸರ್ಕಲ್‌ನಲ್ಲಿ 30X40 ಮತ್ತು 60X40 20x30 ಮನೆ ಮಾರಾಟಕ್ಕಿದೆ, 30X40 Site K.H.B Kenchalagudu
9008711654

Sites for sale
with prime location Dattagalli, new RT nagar and layout, vishwapragna, Vishwajith Brahmins layout
9886281713

WANTED
GRAPHIC DESIGNER (FRESHER)
TATA ACE DRIVER
CTP OPERATOR (BASIC COMPUTER KNOWLEDGE)
9448067939 | 9739569260

STAFF WANTED
OFFICE LADY STAFF: PUC (Commerce).
DRIVER: Age 35 years and above with valid DL.
Place: Dattagalli.
9482026633, 7975396935

ಬೇಕಾಗಿದ್ದಾರೆ
ಕಂಪ್ಯೂಟರ್ ಉಪಯೋಗಿಸಲು ಬರುವವರು ಹಾಗೂ ವಿಡಿಯೋ ಎಡಿಟಿಂಗ್ ತಿಳಿದಿರುವ ಯುವಕ ಹಾಗೂ ಯುವತಿಯರು ಕೆಲಸಕ್ಕೆ ಬೇಕಾಗಿದ್ದಾರೆ
9110455297| 9591557126

ಮನೆ ಭೋಗ್ಯಕ್ಕಿದೆ
ಫಸ್ಟ್ ಫ್ಲೋರ್, 1 ಬಿಹೆಚ್‌ಕೆ, ಸೋಲಾರ್ ವ್ಯವಸ್ಥೆ ಇದೆ, ಮಧುವನ ಬಡಾವಣೆ, SBM ಕಾಲೋನಿ ಪಕ್ಕ, ಶ್ರೀರಾಂಪುರ 2ನೇ ಹಂತ, ಮೈಸೂರು.
Mob: 91644 69815

ನಿವೇಶನ ಮಾರಾಟಕ್ಕಿದೆ
1) ಶ್ರೀನಗರ 'C' ಬ್ಲಾಕ್ 30x40 N/F
1) ಯಶ್ ಸ್ಮಾರ್ಟ್ ಸಿಟಿ (ಬೀರಿಹುಂಡಿ) 20x40 S/F
9008570086, 9591810822

ತಕ್ಷಣ ಬೇಕಾಗಿದ್ದಾರೆ
ಮೈಸೂರಿನ ಹೆಸರಾಂತ ಟೀ, ಕಾಫಿ, ಚಾಟ್ಸ್ ಕೌಂಟರ್‌ನಲ್ಲಿ ಕೆಲಸ ಮಾಡಲು ಹುಡುಗರು ಬೇಕಾಗಿದ್ದಾರೆ. ತಿಂಡಿ, ಊಟ, ವಸತಿ ಸೌಲಭ್ಯವಿರುತ್ತದೆ ವಯೋಮಿತಿ 18 ರಿಂದ 35.
ಸಂಬಳ: 12,000/– ರಿಂದ 15,000
8088737563
9738117713

ತಕ್ಷಣ ಬೇಕಾಗಿದ್ದಾರೆ
ಮೈಸೂರಿನ ಹೆಸರಾಂತ ಜ್ಯೂಸ್ ಸೆಂಟರ್‌ನಲ್ಲಿ ಕೆಲಸ ಮಾಡಲು ಮಹಿಳೆಯರು ಬೇಕಾಗಿದ್ದಾರೆ ವಯೋಮಿತಿ 18 ರಿಂದ 35 ವರ್ಷ
ಸಂಬಳ: 12,000/– ಸಾವಿರ
8088503851
9738117713

ಉಚಿತ ಬ್ಯೂಟೀಷಿಯನ್ ತರಬೇತಿ
ಸಮೃದ್ಧಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಉಚಿತವಾಗಿ 25 ತರಹದ ವಿವಿಧ ತರಬೇತಿಯನ್ನು ಹೇಳಿಕೊಡಲಾಗುತ್ತದೆ. ತರಬೇತಿಯನ್ನು ಪಡೆಯಲು ಇಚ್ಛಿಸುವವರು ಕೆಳಕಂಡ ವಿಳಾಸ ಮತ್ತು ದೂರವಾಣಿ ಕರೆಗೆ ಸಂಪರ್ಕಿಸಿ. ಶಾರದಾದೇವಿನಗರ:
9964874954

WANTED FOR HARIHARAN CONSTRUCTIONS
1) Office Workers - 2 (any Degree)
2) Pavers production maintenance - 1 (12th).
3) Supervisors (2 -Diploma Civil)
4) Drivers - 2
8310947653
7259789326

SITE FOR SALE
30x40 North Face at Aakruthi Greens Layout, situated in Ramabhai nagar, Next to Railway Layout, Mysore.
Rs. 60 Lakhs, Negotiable
Contact : 93532 14327 / 80732 19398

ಬೇಕಾಗಿದ್ದಾರೆ
ಗ್ಯಾಸ್ ಏಜನ್ಸಿಯಲ್ಲಿ ಸಿಲಿಂಡರ್ ಡೆಲಿವರಿ ಮಾಡಲು ಹುಡುಗರು ಬೇಕಾಗಿದ್ದಾರೆ. ಸರಕು ಸಾಗಣೆ ಮಾಡುವ ಆಟೋ/ಮಿನಿ ವ್ಯಾನ್ ಇದ್ದವರಿಗೆ ಮೊದಲ ಆದ್ಯತೆ. ಸಂಪರ್ಕಿಸಿ
7975409456
9686202867

TV ಕೆಟ್ಟಿದೆಯೇ ?
LED, LCD TV ಗಳನ್ನು ರಿಪೇರಿ ಮಾಡಿಕೊಡಲಾಗುತ್ತದೆ. ನಮ್ಮಲ್ಲಿ Seconds LED TV ಗಳು ದೊರೆಯುತ್ತದೆ.
Teju Electronics, ಅಗ್ರಹಾರ
Mob: 9342114069

ಬೇಕಾಗಿದ್ದಾರೆ
ಫರ್ನಿಚರ್ ಅಂಗಡಿಯಲ್ಲಿ ಡೆಲಿವರಿ ಕೆಲಸ ಮಾಡಲು ಡ್ರೈವರ್ಸ್ ಬೇಕಾಗಿದ್ದಾರೆ ಮೈಸೂರಿನವರಿಗೆ ಆದ್ಯತೆ ASHOK LAYLAND DOST ಗಾಡಿ
9902435523

45x60 ಕಮರ್ಷಿಯಲ್ ಸ್ವತ್ತು 80, ಅಡಿ ರಸ್ತೆ ಉತ್ತರ ಮುಖ 'N'ಬ್ಲಾಕ್ K.S.R.T.C ಡಿಪೋ ಹತ್ತಿರ, ಕುವೆಂಪುನಗರ ಮೈಸೂರು.
50x80 ವಾಣಿಜ್ಯ ಸ್ವತ್ತು, 80 ಅಡಿ ರಸ್ತೆ, ಪಶ್ಚಿಮ ಮುಖ KHB 4ನೇ ಫೇಸ್ ಆದಿಚುಂಚನಗಿರಿ ರಸ್ತೆ, ಕುವೆಂಪುನಗರ, ಮೈಸೂರು
9448166798

WANTED
Teaching staff for reputed institution (Experience Preferred) for all subjects. Transport facilities available. Drop your resume through WhatsApp. Contact no:
8971577685, 9980631121

HOUSE FOR RENT
1 BHK house in 2nd floor Vijayanagar 2nd Stage, Near K.D. Circle.
9448640366, 9980732797

ವಧು ಬೇಕಾಗಿದ್ದಾರೆ
ಇಂಜಿನಿಯರ್ 30, ಬ್ರಾಹ್ಮಣ ವರನಿಗೆ ಸಸ್ಯಾಹಾರಿ ವಧು ಬೇಕಾಗಿದೆ. ಮದುವೆ ಮತ್ತು ಇತರ ಖರ್ಚುಗಳು ಭರಿಸಲಾಗುವುದು.
Mob: 8431597521

ಹೋಂ ನರ್ಸಿಂಗ್ ಕೆಲಸಕ್ಕೆ ಬೇಕಾಗಿದ್ದಾರೆ
ವಯಸ್ಸಾದವರನ್ನು, ರೋಗಿಗಳನ್ನು ಅವರ ಮನೆಯಲ್ಲೇ ನೋಡಿಕೊಳ್ಳಲು ಗಂಡಸರು / ಹೆಂಗಸರು ಮೈಸೂರಿನಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ. ಉತ್ತಮ ಸಂಬಳ ನೀಡಲಾಗುವುದು.
Mob: 9880102700

SITE FOR SALE
MUDA APPROVED
Corporation Limit
Bogadi Main Road, Jattihundi
30x40, 20x40
80% BANK LOAN.
9986919694, 9738884777

WANTED SALES BOYS AND GIRLS
To Work in a Sport's Shop Mysore
Full time or Part Time
7760109047
8105368325

ಮಾರಾಟಕ್ಕಿದೆ
20x30, 30x40 ಸೈಟು
20x30 ಡ್ಯೂಪ್ಲೆಕ್ಸ್ ಮನೆ
ಟಿ. ನರಸೀಪುರ ರಸ್ತೆ.
Mob: 9187593627

ಬೇಕಾಗಿದ್ದಾರೆ
ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶುದ್ಧ ಸಸ್ಯಾಹಾರಿ ಹೋಟೆಲ್‌ಗೆ ಕೆಲಸಕ್ಕೆ ಬೇಕಾಗಿದ್ದಾರೆ, ಉತ್ತಮ ಸಂಬಳ /ESI ಕೊಡಲಾಗುವುದು. ವೇಟರ್ / Supplier ಕೌಂಟರ್ / ಫುಡ್ ಪ್ಯಾಕಿಂಗ್ North helper. ಸಂಪರ್ಕಿಸಿ:
Mob: 8884066266

WE ARE HIRING SITE ENGINEERS
1) Supervise construction activity on site.
2) Requirement: Diploma /BE Civil Engineering.
Salary: Freshers 12k to 15k. Experiences 18 to 20k.
8197204371, 9632090506

REQUIRED
Delivery Boys for Flipkart. Earn Rs. 40000 Max per month. Location - Metagalli and Hinkal.
Mob: 7204912450

SITE FOR SALE
30x40 site for sale near JP Nagar ring road.
30x40 site for sale in University Layout.
30x43 site for sale opp University Layout.
Mob: 9880344263

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 7975101020

ವಧು–ವರಾನ್ವೇಷಣೆ
ಒಕ್ಕಲಿಗ/ಕುರುಬ/ಲಿಂಗಾಯತ, ನಾಯಕ/ SC & ಎಲ್ಲಾ ಜಾತಿಯ ವಧು–ವರರಿಗಾಗಿ ಕೂಡಲೇ ಸಂಪರ್ಕಿಸಿ (II Marriages Also)
9343175000

ಮುಡಾ ಸೈಟು ಮಾರಾಟಕ್ಕಿದೆ
40x60
8904497670

MUDA APPROVED · RERA APPROVED
RAI ESTATES
E-KHATA
90% ಬ್ಯಾಂಕ್ ಲೋನ್ ದೊರೆಯುತ್ತದೆ
ಮೈಸೂರಿನ ಸುತ್ತ ರೈ ಎಸ್ಟೇಟ್ ನಿರ್ಮಿಸಿರುವ ಲೇಔಟ್‌ಗಳಲ್ಲಿ ಸೈಟ್‌ಗಳನ್ನು ಕೊಂಡುಕೊಳ್ಳಿ
9448181488
10, New Sayyaji Rao Road, Bamboo Bazar, Mysuru - 570 001

ಸೈಟು ಮಾರಾಟಕ್ಕಿದೆ
MUDA Approved 30x53 ಕಾರ್ನರ್ ಪೂರ್ವ ಮತ್ತು ಉತ್ತರಕ್ಕೆ ರಸ್ತೆ ಜಯಪುರ ಹತ್ತಿರ
9945623596

ಬೋಳು ತಲೆಯ ಸಮಸ್ಯೆಯೇ?

ಕಿಮೋತೆರಪಿ ಚಿಕಿತ್ಸೆಗೆ ಒಳಪಡುತ್ತಿರುವ ರೋಗಿಗಳಿಗೆ ಸ್ಪರ್ಧಾತ್ಮಕ ಬೆಲೆಯಲ್ಲಿ ಹೇರ್ ವಿಗ್‌ಗಳು ದೊರೆಯುತ್ತವೆ.
SMART HAIR FIXING
574, 9th Cross, Anikethana Road, kuvempunagar, Mysuru
MYSURU 9591311161 BANGALORE 9901910161

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 9535175624

ತಕ್ಷಣ ಬೇಕಾಗಿದ್ದಾರೆ
ಸೆಕ್ಯುರಿಟಿ ಗಾರ್ಡ್, ಫೀಲ್ಡ್ ಆಫೀಸರ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಹುದ್ದೆಗಳಿಗೆ ಗಂಡಸರು ಬೇಕಾಗಿದ್ದಾರೆ. ಕೆ.ಆರ್.ಎಸ್. ಮೇಟಗಳ್ಳಿ, ಹೂಟ್ಟಗಳ್ಳಿ, ಕೂರ್ಗಹಳ್ಳಿ ಸುತ್ತಮುತ್ತ ಕೆಲಸ ಮಾಡಲು ಸೆಕ್ಯುರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ. (ಇ.ಎಸ್.ಐ ಮತ್ತು ಪಿ.ಎಫ್) ಸೌಲಭ್ಯ ಇದೆ, ಸ್ಕ್ವಾಡ್ರನ್ ಸೆಕ್ಯೂರಿಟಿ – ಮೆನ್ ಪವರ್ ಸರ್ವಿಸ್ #221, 6th ಕ್ರಾಸ್, ಮಹಾದೇಶ್ವರ ಬಡಾವಣೆ, ತ್ರಿನೇತ್ರ ಸರ್ಕಲ್, ಹೆಬ್ಬಾಳ್ ಮೈಸೂರು–570016
Contact- 9611741411/ 8197269895/ 8050900395

S.K. CONSTRUCTION
ಸ್ವಂತ ಮನೆ ಕಟ್ಟಿಸಬೇಕೆ ಚಿಂತೆ ಬೇಡ ಅತಿ ಉತ್ತಮ ಗುಣಮಟ್ಟದಲ್ಲಿ ನಿಮ್ಮ ಕೈಗೆಟುಕುವ ಬೆಲೆಯಲ್ಲಿ ನಮ್ಮದೆ 3.D. ಡಿಸೈನ್ Plan- ಸಹಿತ Loan ಕೂಡ ಮಾಡಿ ಮನೆ ಕಟ್ಟಿಕೊಡುತ್ತೇವೆ.
9620528490

ಸೈಟು ಬೇಕಾಗಿದೆ
ಟಿ.ನರಸೀಪುರ ರಸ್ತೆ, ಬನ್ನೂರು ರಸ್ತೆ, JSS ಲೇಔಟ್, ನಿರ್ಮಾಣ್ ಲೇಔಟ್, ಬಸವೇಶ್ವರ ಲೇಔಟ್, ಸಪ್ತಮಾತೃಕ, LBS ಲೇಔಟ್, ವರುಣ, ವಾಜಮಂಗಲ, ವರಕೋಡು ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿ.
9686071750

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 9535361279

ಬೇಕಾಗಿದ್ದಾರೆ
ವಾಹನಗಳ ವಾಟರ್ ಸರ್ವೀಸ್ ಸ್ಟೇಷನ್‌ಗೆ ನುರಿತ ಕೆಲಸಗಾರರು ಬೇಕಾಗಿದ್ದಾರೆ ವಸತಿ ಸೌಲಭ್ಯ ಲಭ್ಯವಿದೆ
ಕೂಡಲೇ ಸಂಪರ್ಕಿಸಿ:
94495 14889
83108 14289

ಭದ್ರತಾ ಸಿಬ್ಬಂದಿ ಬೇಕು
ಅನುಭವ ಹೊಂದಿರುವ 4 ಭದ್ರತಾ ಸಿಬ್ಬಂದಿ (Security Guards) ಅಗತ್ಯವಿದೆ. ದೇವಾಲಯಕ್ಕೆ ಬರುವ ಭಕ್ತರು ಹಾಗೂ ಸಾರ್ವಜನಿಕರನ್ನು ಸಮರ್ಪಕವಾಗಿ ನೋಡಿಕೊಳ್ಳುವ ಸಾಮರ್ಥ್ಯ ಇರಬೇಕು. ಕೆಲಸದ ಸ್ಥಳ: ISKCON Mysore, ಸಂಪರ್ಕ: ಆಡಳಿತ ಕಚೇರಿ, ಸಮಯ: ಬೆಳಿಗ್ಗೆ 10:30 ರಿಂದ ಸಂಜೆ 6:30 ರವರೆಗೆ (ಭಾನುವಾರ ರಜೆ) ಆಸಕ್ತರು ಮೇಲ್ಕಂಡ ಸಮಯದಲ್ಲಿ ನೇರವಾಗಿ ಸಂಪರ್ಕಿಸಬಹುದು.

ತಕ್ಷಣ ಬೇಕಾಗಿದ್ದಾರೆ
ಅನುಭವಿ ಡ್ರೈವರ್‌ಗಳು ಕಾಲೇಜು ಬಸ್‌ಗಳನ್ನು ಚಾಲನೆ ಮಾಡಲು ಶಿಕ್ಷಣ: SSLC/PUC - Age - 45ರ ಒಳಪಟ್ಟು ಇರುವವರು ಮತ್ತು ಆಫೀಸ್ ಅಟೆಂಡರ್ ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುವುದು
91089 82242

DTCP Approved Site for Sale
30x50 West Facing
Opp Mysore International School
Royal Orchid Layout
HD Kote Road
☎-9620349543

ಸೈಟು ಮಾರಾಟಕ್ಕಿದೆ
30x50 (ರೆವಿನ್ಯೂ) ವಿದ್ಯಾವರ್ಧಕ ಇಂಜಿನಿಯರ್ ಕಾಲೇಜ್ ಹಿಂಭಾಗ, ವಿಜಯನಗರ 2ನೇ ಹಂತ, ಮೈಸೂರು
9886651605

ತಕ್ಷಣ ಬೇಕಾಗಿದ್ದಾರೆ
1) ಫೀಲ್ಡ್ ಆಫೀಸರ್ (ಅನುಭವ ಹಾಗೂ ದ್ವಿಚಕ್ರ ಹೊಂದಿರಬೇಕು)
2) ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
3) ಸೆಕ್ಯೂರಿಟಿ ಗಾರ್ಡುಗಳು
ESI/PF/Good Salary
9686422400
9242406261

Solar Water Heaters

Built for Modern Living
JUPITER SOLAR
Solar Water Heater SALES & SERVICE
20 ವರ್ಷಗಳ ವ್ಯಾರಂಟಿ
SUNZONE SOLAR SYSTEM
VM Double Road, Kuvempunagar, Mysuru
9845175443

ತಕ್ಷಣ ಬೇಕಾಗಿದ್ದಾರೆ
ಮೈಸೂರಿನಾದ್ಯಂತ ಕಂಪನಿಗಳಿಗೆ ಮನೆಯಿಂದಲೇ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಕೆಲಸ ಡೇಟಾ ಎಂಟ್ರಿ, ಪ್ಯಾಕಿಂಗ್ ಕೆಲಸಗಳಿಗೆ ನೇರ ಆಯ್ಕೆ. 20,000 ದಿಂದ ಕೊರಿಯರ್ ಲಭ್ಯವಿದೆ.
7996021216

ಸಂಜಯ್ ನಗರ
ಲೇಔಟ್,ನಂಜನಗೂಡು (NH-150A ಪಕ್ಕದಲ್ಲಿ)
ಗ್ರೇಟರ್ ಮೈಸೂರಿನ ಬೆಲೆ ಏರಿಕೆಯ ಮುನ್ನ ನಿಮ್ಮದಾಗಿಸಿಕೊಳ್ಳಿ
2 ಬೆಡ್‌ರೂಂ ಮನೆ 30X40 ಅಳತೆ ₹39.75 ಲಕ್ಷ
ಸೈಟುಗಳು ₹10 ಲಕ್ಷ
8792306996

ಸಂಪು ಮತ್ತು ಟ್ಯಾಂಕ್ ಸೋಲಾರ್ ಸರ್ವೀಸ್
Mob: 9964733988

DTCP SITES FOR SALE
THALUR CIRCLE, OFF SRIRAMPURA RING ROAD, HD KOTE RDAD, MYSURU.
₹1900/- per Sft.
9606966006

WANTED
ಫರ್ನಿಷಿಂಗ್ ಅಂಗಡಿಯಲ್ಲಿ ಅಕೌಂಟೆಂಟ್ ಕೆಲಸಕ್ಕೆ 1 Year Experience ಇರುವವರು ಬೇಕಾಗಿದ್ದಾರೆ Near Ashoka Road
9916514950

ಬೇಕಾಗಿದ್ದಾರೆ
ವೃದ್ಧರು ಮತ್ತು ರೋಗಿಗಳನ್ನು ಆರೈಕೆ ಮಾಡಲು ಆಸಕ್ತಿಯುಳ್ಳ ಯುವಕ, ಯುವತಿಯರು ತಕ್ಷಣವೇ ಸಂಪರ್ಕಿಸಿ, ಊಟ–ವಸತಿಯೊಂದಿಗೆ ಉತ್ತಮ ಸಂಬಳವನ್ನು ನೀಡಲಾಗುವುದು
9035023777
7259306665

ಸಂಪು ಮತ್ತು ಟ್ಯಾಂಕ್ ಸೋಲಾರ್ ಸರ್ವೀಸ್
8197383645, 9008711654

ಅಂಜನ ಶಾಸ್ತ್ರದ ಮೂಲಕ ಪರಿಹಾರ ಶ್ರೀ ಅಂಜನೆ ದೇವಿ ಆರಾಧಕರು ಪಂ॥ ಶ್ರೀನಿವಾಸ್ ಆಚಾರ್ಯ
ಮೈಸೂರಿನಲ್ಲಿ ಬಹು ವರ್ಷದಿಂದ ಖಾಯಂ ಆಗಿ ನೆಲೆಸಿರುತ್ತಾರೆ. ಅನೇಕ ಜನರು ಇವರಲ್ಲಿ ಪರಿಹಾರ ಪಡೆದಿರುತ್ತಾರೆ. ಇವರು ವಂಶಪಾರಂಪರ್ಯ ಜ್ಯೋತಿಷ್ಯರು. ಇವರಲ್ಲಿ ಜ್ಯೋತಿಷ್ಯ ಕೇಳಿದರೆ ನಿರಾಸೆ ಆಗುವ ಮಾತೆ ಇಲ್ಲ. ಫೋನಿನ ಮೂಲಕ ಪರಿಹಾರ.
Mob: 9663466548

DUPLEX HOUSE FOR SALE
WITH E KHATHA IN BOGADHI NORTH NEAR TO NIRMITHI KENDRA, SOUTH FACE, 30X20, GF 450 SQUAREFT Ist FLOOR 200 SQUARE FT, empty space 150 SFT Jayaram
Mob 9611509551
Price Rs. 1 Crore.

ಕಳೆದಿದೆ
ಮೈಸೂರು ತಾಲ್ಲೂಕು, ಹೂಟಗಳ್ಳಿ, ನಗರಸಭಾ ವ್ಯಾಪ್ತಿಯ ಬೆಳವಾಡಿ ಗ್ರಾಮದಲ್ಲಿರುವ ನನ್ನ ಒಡೆತನದ ಖಾಲಿ ನಿವೇಶನಕ್ಕೆ ಸಂಬಂಧಿಸಿದ ಮೂಲ ರಿಜಿಸ್ಟರ್ಡ್ ಕ್ರಯ ಪತ್ರ ನೋಂದಣಿ ಕ್ರಮಾಂಕ 7063/91–92 ಕಳೆದು ಹೋಗಿದೆ. ಯಾರಿಗಾದರೂ ಸಿಕ್ಕಿದ್ದಲ್ಲಿ ಕೆಳಕಂಡ ಫೋನ್ ನಂಬರ್ ಕರೆ ಮಾಡಿ. ಸೂಕ್ತ ಬಹುಮಾನ ನೀಡಲಾಗುವುದು. ಮಣೆಯಮ್ಮ :
9448446212

ವೃತ್ತ ನೌಕರರಿಗೆ ಉದ್ಯೋಗಾವಕಾಶದ ಸೆಮಿನಾರ್
ಪ್ರಖ್ಯಾತ ಬ್ಯಾಂಕ್ ಸಮೂಹದಿಂದ ಕೇಂದ್ರ/ರಾಜ್ಯ ಸರ್ಕಾರಿ/ಸ್ವಯಂ ನಿವೃತ್ತರಿಗೆ ಉದ್ಯೋಗಕ್ಕೆ ಸೆಮಿನಾರ್ ಏರ್ಪಡಿಸಲಾಗಿದೆ. ಸ್ಥಳ : 1st Floor Sharada platina, Opp to Big Clock tower Square Mysore 570001 ದಿನಾಂಕ 14-04-2026 at 11 AM, ವಿದ್ಯಾರ್ಹತೆ SSLC & above and degree. ದಾಖಲಾತಿಗಳು :1) ಆಧಾರ್ ಕಾರ್ಡ್, 2) ಪಾನ್ ಕಾರ್ಡ್, 3) ಫೋಟೋ, 4) Marks Card, 5) 1st page bank passbook, Fallowed by Lunch: call
7022034200

WANTED
Female Candidate For Property Consultant, Front Office Executive, Location: Vijayanagar 4th Stage, Mysuru, Qualification: Any Degree with good communication skills, Salary + incentive, Contact:
8904812796

JOB VACANCY
WORK : OFFICE MAINTENANCE - COMPUTER KNOWLEDGE IS MUST , QUALIFICATION : DEGREE COMPLETED
JOB LOCATION : MYSORE
CONTACT DETAILS
9483295337
9353614575

ಜಮೀನು ಮಾರಾಟಕ್ಕಿದೆ
ನಂಜನಗೂಡು ತಾಲ್ಲೂಕು ಭುಜಂಗಯ್ಯನ ಹುಂಡಿಯಲ್ಲಿ 50 ಗುಂಟೆ ಜಮೀನು ಮಾರಾಟಕ್ಕಿದೆ. ಬೋರ್‌ವೆಲ್ ಸೌಕರ್ಯವಿದೆ.
9379259093

ಬೇಕಾಗಿದ್ದಾರೆ
ಮೈಸೂರಿನ ರಿಯಲ್ ಎಸ್ಟೇಟ್ ಕಛೇರಿಯಲ್ಲಿ ಕೆಲಸ ಮಾಡಲು ಮಹಿಳಾ ಸಹಾಯಕಿ ಬೇಕಾಗಿದ್ದಾರೆ. ವಿದ್ಯಾರ್ಹತೆ: PUC. ಸಂಪರ್ಕಿಸಿ:
9449636424

ಹೊಸ ಮನೆ ಮಾರಾಟಕ್ಕಿದೆ
30x40 4 BHK- ಜಿಮ್ ರೂಮ್ ಕೂಡ ಇದೆ. ವಿಳಾಸ–ಶ್ರೀರಾಂಪುರ 2ನೇ ಹಂತ, ರಿಂಗ್ ರೋಡ್, ಪ್ರೀತಿ ಲೇಔಟ್ ಹತ್ತಿರ – ಮೈಸೂರು,
99456 15736
site- west face
door - north face

ತಕ್ಷಣ ಬೇಕಾಗಿದ್ದಾರೆ
ನಂಜನಗೂಡಿನ ಕಡಕೊಳ ಏರಿಯಾದಲ್ಲಿನ TVS ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಪುರುಷ ಸೆಕ್ಯೂರಿಟಿ ಗಾರ್ಡುಗಳು ಬೇಕಾಗಿದ್ದಾರೆ ವಿದ್ಯಾರ್ಹತೆ : SSLC ಮೇಲ್ಪಟ್ಟು, ಸಂಬಳ : 18000 (8 ಗಂಟೆ, 26 ದಿನಗಳು) ವಯೋಮಿತಿ : 50 ವರ್ಷದೊಳಗೆ ಊಟ, ತಿಂಡಿ, ವಸತಿ ಸೌಲಭ್ಯವಿರುತ್ತದೆ.
9620777819

ಹೊಸ ಮನೆ ಮತ್ತು ನಿವೇಶನ ಮಾರಾಟಕ್ಕಿದೆ
40x20 G/F & F/F 2 BHK, ಶ್ರೀರಾಂಪುರ ರೈಲ್ವೆ ಸ್ಟೇಷನ್ ಹತ್ತಿರ, 95 ಲಕ್ಷ, ನಿವೇಶನ 30x40 E/F, ಆಶ್ರಯ ಬಡಾವಣೆ, ಜೆ.ಪಿ.ನಗರ, ರಿಂಗ್ ರೋಡ್ 65 ಲಕ್ಷ
9342288281

ಅನುಬಂಧ ಮ್ಯಾರೇಜಸ್
ಎಲ್ಲಾ ಜಾತಿಯ ಸುಂದರ ಶ್ರೀಮಂತ ವಿದ್ಯಾವಂತ ವಧುವರರು ವಿಧುರರು, ವಿಧವೆಯರು, ವಿಚ್ಛೇದಿತರು ನೇರ ಸಂಪರ್ಕಿಸಿ
6361740552
9449408551

JNANAJYOTHI VIDYALAYA
BEERIHUNDI. (Pre. Kg to 10 std)
WANTED TEACHERS
HM/Principal-1. English teachers-2, Mathematics-2, SCIENCE-1, Social science-1, PET-1, Office assistant-1 immediately Contact-
9845390377
8197057626

ತಕ್ಷಣ ಬೇಕಾಗಿದ್ದಾರೆ
ಸರಸ್ವತಿಪುರಂ ಕುವೆಂಪುನಗರ ಏರಿಯಾದಲ್ಲಿ ಕೆಲಸ ಮಾಡಲು ಪುರುಷ ಸೆಕ್ಯೂರಿಟಿ ಗಾರ್ಡುಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ : SSLC ಮೇಲ್ಪಟ್ಟು, ಸಂಬಳ : 22,000/- (26 ದಿನಗಳು) ವಯೋಮಿತಿ : 48 ವರ್ಷದೊಳಗೆ ಊಟ, ತಿಂಡಿ ಸೌಲಭ್ಯವಿರುತ್ತದೆ.
9620777819

ಮನೆ ಮಾರಾಟಕ್ಕಿದೆ
20x30 East Facing ಸೈಟ್ ಸಂಖ್ಯೆ # 1207 Lalbahadura Shastri nagar, Near police layout. Contact:
9845837123
6363185131

ROOM FOR RENT
Ramakrishna Nagar I Block
9945037393

DOCUMENT LOST
I, Imran Pasha, R/a No 1530 EWS MUDA OYHS Rajkumar Road, Kalyanagiri, Mysuru 570019, have Lost Allotment Letter, Identification No LP 280/122 in Kalyanagiri. Finders pleas Contact:
8310077315

ಉಚಿತ ತರಬೇತಿ
2025–26ನೇ ಸಾಲಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅನುತ್ತೀರ್ಣಗೊಂಡಿರುವ ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ:
9731889699/ 8867913341
ವಿಳಾಸ : ಅಧ್ಯಾಪನ್ ಎಜುಕೇಷನ್ ಎಂಪೈರ್, ಗಂಗೋತ್ರಿ ಬಡಾವಣೆ, ಟಿ.ಕೆ. ಲೇಔಟ್, ಮೈಸೂರು.

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

HOUSE AND SITE FOR SALE
20x30 & 30x40
House and site for sale in Srirampura, Vivekananda Circle and Kuvempunagar.
SRI VISHNU PROPERTIES
9840728571

SITE FOR SALE
20x30 N/F
MUDA Approved Layout Dream City, Bogadi Road.
Rate: 25 Lakhs.
8861220989

SITE FOR SALE
40x60 S/F
Athmanandasagara Phase-1
Rate: 40 Lakhs (Final)
8861220989

SITE FOR SALE
30x40 S/F
Nithyananda Sagar, Phase-1
Rate: 45 Lakhs Negotiable.
8861220989

ಮೈಸೂರು ಮಿತ್ರ ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಮತ್ತಷ್ಟು ವರ್ಗೀಕೃತ ಜಾಹೀರಾತು ಪುಟ 10 ರಲ್ಲಿ

ಅಧಿಕಾರಿಗಳು ಫೀಲ್ಡ್ ವರ್ಕ್ ಮಾಡಿದರೆ ಸರ್ಕಾರಕ್ಕೆ ಜನರ ನೈಜ ಸಮಸ್ಯೆ ಅರಿವಾಗುತ್ತದೆ

● ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲಹೆ ● ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಶೇ.100 ರಷ್ಟು ಆಗಲೇಬೇಕು
● ಪರ್ಯಾಯ ಬೆಳೆ ಪದ್ಧತಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ಸೂಚನೆ ● ಮೈಸೂರಲ್ಲಿ ಕಸ, ಫ್ಲೆಕ್ಸ್ ತೆರವಿಗೆ ಸಂಸದ ಯದುವೀರ್ ತಾಕೀತು

ಮೈಸೂರು, ಏ.10(ಎಂಕೆ)– ಸರ್ಕಾರದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳಬೇಕಾದರೆ ಅಧಿಕಾರಿಗಳು ಸಭೆಗಳಲ್ಲಿ ಶೇಕಡಾವಾರು ವರದಿ ನೀಡುವುದಕ್ಕಿಂತ ವಾರಕ್ಕೆ ಎರಡು ದಿನವಾದರೂ ಫೀಲ್ಡ್ ವರ್ಕ್ ಮಾಡಿ ಸರ್ಕಾರಕ್ಕೆ ನೈಜ ವಾಸ್ತವಾಂಶವನ್ನು ತಿಳಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಮೈಸೂರು ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ, ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ ಸಮಿತಿ) ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದಿಶಾ ಸಭೆ, ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವುದು ಆಡಳಿತ ವ್ಯವಸ್ಥೆಯ ಪ್ರಕ್ರಿಯೆಯಾಗಿದೆ. ಅದರಂತೆ ಆಯಾ ಇಲಾಖೆ ಅಧಿಕಾರಿಗಳು ಶೇಕಡಾವಾರು ಪ್ರಗತಿಯನ್ನು ಸಭೆಗೆ ತಿಳಿಸುವುದು ಸಹಜ. ಆದರೆ, ಮುಖ್ಯವಾಗಿ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಶೇ.100 ತಲುಪಬೇಕಾದರೆ ಅಧಿಕಾರಿಗಳು ಫೀಲ್ಡ್ ವರ್ಕ್ ಮಾಡಬೇಕು ಎಂದರು.

ದೇಶ ಪ್ರಗತಿಯತ್ತ ಸಾಗುತ್ತಿದೆ. ಮುಂದುವರೆಯುತ್ತಿದೆ, ಜನರ ವಾರ್ಷಿಕ ತಲಾದಾಯ ಹೆಚ್ಚುತ್ತಿದೆ ಎಂದು ನಾವು ವೇದಿಕೆಗಳನ್ನು ಮಾಡುತ್ತೇವೆ. ಆದರೆ, ವಾಸ್ತವಾಂಶವೇ ಬೇರೆ ಇರಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರ ಯೋಜನೆಗಳ ಮಾಹಿತಿಯೇ ಇರುವುದಿಲ್ಲ. ನಗರ ಪ್ರದೇಶಗಳಲ್ಲಿ ಕೊಳಗೇರಿಗಳಲ್ಲಿ ಜನರ ಆರ್ಥಿಕ ಸ್ಥಿತಿ ಸುಧಾರಣೆಯಾಗಿರುವುದಿಲ್ಲ. ಕೆಳ ಅಧಿಕಾರಿಗಳು ನೀಡಿದ ಮಾಹಿತಿಯನ್ನೇ ಮೇಲಾಧಿಕಾರಿಗಳು ಸಭೆಯಲ್ಲಿ ಮಂಡಿಸುತ್ತೀರಿ. ಇದರಿಂದ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಕನಿಷ್ಠ ವಾರಕ್ಕೊಮ್ಮೆಯಾದರೂ ಮೇಲಾಧಿಕಾರಿ ಫೀಲ್ಡ್ ವರ್ಕ್ ಮಾಡಿ. ಇದರಿಂದ ಸತ್ಯಾಂಶದ ಜೊತೆಗೆ ಸರ್ಕಾರದ ಯೋಜನೆಗಳು ಜನರನ್ನು ತಲುಪಲು ಎಲ್ಲಿ ತೊಡಕಾಗುತ್ತಿದೆ ಎಂಬುದು ತಿಳಿಯಲಿದೆ. ಮೈಸೂರಲ್ಲಿ ಉತ್ತಮ ಅಧಿಕಾರಿಗಳಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ನೂರಕ್ಕೆ 100 ರಷ್ಟು ಆಗಬೇಕು. ಈ ಯೋಜನೆಗಳ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ ಸೌಲಭ್ಯ ನೀಡಬೇಕು. ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ–275ರ ಕಾಮಗಾರಿಗೆ ಭೂಮಿ ವಶಕ್ಕೆ ಪಡೆಯಲಾಗಿದೆಯೇ, ಭೂಮಿ ಪಡೆಯಲು ತಕರಾರು ಇರುವ ಕಡೆ ಇರುವ ಸಮಸ್ಯೆ ಬಗೆಹರಿಸಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.



ಮೈಸೂರು ಜಿಪಂ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ, ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ ಸಮಿತಿ) ಸಭೆ ನಡೆಯಿತು.

ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಮೊದಲ ಬಾರಿ ಲೋನ್ ಪಡೆಯುವವರಿಗೆ ಸಿಬಿಲ್ ಸ್ಕೋರ್ ನೆಪ ಹೇಳಿ ಸತಾಯಿಸಬಾರದು. ರೈತರಿಗೆ ಯಾವುದಾದರೂ ಯೋಜನೆಯಡಿ ಪ್ರೋತ್ಸಾಹ ಧನ ಬಂದರೆ ಅದನ್ನು ಸಾಲದ ಬಡ್ಡಿಗೆ ವಜಾ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.

ರೈತರಿಗೆ ಅರಿವು ಮೂಡಿಸಿ: ಹತ್ತಿ ಬೆಳೆ ಬೆಳೆಯುವ ರೈತರ ಸಂಖ್ಯೆ ಕಡಿಮೆಯಾಗತ್ತಿದೆ. ಮುಸುಕಿನ ಜೋಳವನ್ನು ಹೆಚ್ಚು ಬೆಳೆಯುತ್ತಿದ್ದಾರೆ. ಒಂದೇ ಭೂಮಿಯಲ್ಲಿ ಪದೇ ಪದೆ ಮುಸುಕಿನ ಜೋಳ ಬೆಳೆಯುವುದರಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಕಸ ಮತ್ತು ಫ್ಲೆಕ್ಸ್‌ಗಳಿಗೆ ಕಡಿವಾಣ ಹಾಕಿ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಮೈಸೂರು ನಗರದ ಅಭಿವೃದ್ಧಿಯ ದೂರ ದೃಷ್ಟಿಯನ್ನಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯಲ್ಲಿ ಹೆಚ್ಚಾಗಿ ತಂಬಾಕು ಬೆಳೆಯುತ್ತಿದ್ದು, ಇದಕ್ಕೆ ಪರ್ಯಾಯ ಬೆಳೆ ಸೂಚಿಸಬೇಕು. ರಿಂಗ್ ರೋಡ್ ಸುತ್ತ ಹಾಗೂ ಬೆಲವತ್ತ ಗ್ರಾಮದಲ್ಲಿ ಕಸ ಸುರಿದು ಹೋಗುತ್ತಾರೆ ಎಂಬ ಸಾಕಷ್ಟು ದೂರುಗಳು ಬರುತ್ತಿವೆ. ಅಲ್ಲದೆ ಮೈಸೂರಿನ ಪಾರಂಪರಿಕ ರಸ್ತೆಗಳಲ್ಲಿ ಜಾಹಿರಾತಿಗಳು, ಫ್ಲೆಕ್ಸ್‌ಗಳು ಹೆಚ್ಚಾಗಿದ್ದು, ಅವುಗಳನ್ನು ಕೂಡಲೇ ತೆರವುಗೊಳಿಸುವುದಲ್ಲದೆ, ಅದಕ್ಕೆಲ್ಲಾ ಅನುಮತಿ ನೀಡಬಾರದು ಎಂದು ನಗರ ಪಾಲಿಕೆ ಆಯುಕ್ತರಿಗೆ ತಾಕೀತು ಮಾಡಿದರು.

ಟೋಲ್ ಸಂಗ್ರಹಿಸಿದ ಮೇಲೆ ರಸ್ತೆ ನಿರ್ವಹಿಸಿ...

ಮೈಸೂರು–ನಂಜನಗೂಡು ಮತ್ತು ಮೈಸೂರು–ಟಿ.ನರಸೀಪುರ ಹೆದ್ದಾರಿಯಲ್ಲಿ ಬೀದಿ ದೀಪಗಳಿಲ್ಲ. ಅಲ್ಲಲ್ಲಿ ರಸ್ತೆ ಹಾಳಾಗಿದೆ. ರಸ್ತೆ ಬದಿಯಲ್ಲಿ ಗಿಡ–ಗಂಟಿಗಳು ಬೆಳೆದು ನಿಂತಿದ್ದು, ಹಲವು ದೂರುಗಳು ಕೇಳಿಬಂದಿವೆ. ವರುಣಾ ಜಂಕ್ಷನ್‌ನಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಅಲ್ಲೊಂದು ಸರ್ಕಲ್ ಆಗಬೇಕು. ಹಾಗಾಗಿ ಟೋಲ್ ಸಂಗ್ರಹಣೆ ಮಾಡುವವರೇ ರಸ್ತೆಗಳ ನಿರ್ವಹಣೆ ಮಾಡಬೇಕೇ ಹೊರತು ಅಲ್ಲಿನ ಸ್ಥಳೀಯ ಸಂಸ್ಥೆಗಳಿಗೆ ನೀಡುವುದು ಸರಿಯಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು.

– ಸುನೀಲ್ ಬೋಸ್, ಸಂಸದ

ರೆಡ್ ಜೋನ್!: ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ–275 ಕಾಮಗಾರಿ ಮುಂದುವರೆದಿದ್ದು, ರಸ್ತೆ ನಿರ್ಮಾಣಕ್ಕೆ ಬೇಕಾಗಿರುವ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ. ತಕರಾರು ಇರುವ ಕಡೆಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಕಾಮಗಾರಿ ನಡೆಸಲಾಗುವುದು. ಮೈಸೂರು ವಿಮಾನ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 766 ಡೈವರ್ಶನ್‌ಗೆ ಡಿ.ಪಿ.ಆರ್ ಆಗಿದ್ದು, ಅಗತ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ. ಮೈಸೂರು ವಿಮಾನ ನಿಲ್ದಾಣದ 4 ಕಿಮೀ ವ್ಯಾಪಿಯಲ್ಲಿ ರೆಡ್ ಜೋನ್ ಬರಲಿದೆ ಎಂದು ಮಾಹಿತಿ ನೀಡಿದರು.

> **ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಗ್ರಾಮೀಣ ಭಾಗ ಮತ್ತು ಕೊಳಗೇರಿ ಪ್ರದೇಶಗಳಲ್ಲಿ ವಸತಿ ರಹಿತರು ತುಂಬಾ ಜನರಿದ್ದಾರೆ. ಹಾಗಾಗಿ ಸರ್ವೇ ಮಾಡಿ ನಿವೇಶನ ರಹಿತ ಹಾಗೂ ವಸತಿ ರಹಿತರ ಪಟ್ಟಿ ಮಾಡಿ ಸರ್ಕಾರಕ್ಕೆ ನೀಡಬೇಕು. ದೇಶವು ಆರ್ಥಿಕ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ.**
> **– ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ**

ರಸಗೊಬ್ಬರ ಪೂರೈಕೆಗೆ ಕ್ರಮ: ಈ ಮೊದಲು ತಂಬಾಕು ಬೆಳೆಗಾರರಿಗೆ ತಂಬಾಕು ಮಂಡಳಿಯವರೇ ವಿವಿಧ ಬಗೆಯ ರಸಗೊಬ್ಬರಗಳನ್ನು ನೀಡುತ್ತಿದ್ದರು. ಆದರೀಗ 3400 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಕೊರತೆಯಾಗಿದೆ ಎಂದು ಪತ್ರ ಬರೆದಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.

ಶೇ.102 ರಷ್ಟು ಪ್ರಗತಿ: ಜಿಪಂ ಸಿಇಓ ಎಸ್.ಯುಕೇಶ್ ಕುಮಾರ್ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಮಾರ್ಚ್ 2026ರ ಅಂತ್ಯಕ್ಕೆ 17.5 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಅದರಲ್ಲಿ 17.81 ಲಕ್ಷ ಮಾನವ ದಿನಗಳ ಸೃಜನೆ ಆಗಿದ್ದು ಶೇ. 102 ರಷ್ಟು ಗುರಿ ಸಾಧನೆ ಆಗಿದೆ ಎಂದು ಮಾಹಿತಿ ನೀಡಿದರು. ಶಾಸಕ ಜಿ.ಡಿ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಅಶ್ವಿನ್‌ಕುಮಾರ್, ಪ್ರೇಮಾ ಶಂಕರೇಗೌಡ, ಹೆಚ್.ಸಿ.ಕುಮಾರ್, ನರಸಿಂಹಸ್ವಾಮಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಮತ್ತಿತರರಿದ್ದರು.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ	(ದೂ: 2521923)
ಡಕಾಯಟ್ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್	(ದೂ: 2422871)
ಲವ್ ಮಾಕ್ಟೇಲ್–3 (ಕ)	4 ಪ್ರದರ್ಶನಗಳು
ಬಾಲಾಜಿ	(ದೂ: 2497199)
ಗಾರ್ಡಿಯನ್ಸ್ (ಹಿ)	3 ಪ್ರದರ್ಶನಗಳು
ಮಹದೇಶ್ವರ	(ಮೊ:9900820093)
ಟೆರರ್ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಧುರಂದರ್–2 (ಕ)	3 ಪ್ರದರ್ಶನಗಳು
ರಾಜಕಮಲ್	
ಲವ್ ಇನ್ಶೂರೆನ್ಸ್ ಕಂಪನಿ (ತ)	4 ಪ್ರದರ್ಶನಗಳು
ಸಂಗಂ	
ಟೆರರ್ (ಕ)	4 ಪ್ರದರ್ಶನಗಳು
ಲಿಡೋ	
ಗ್ಯಾಂಗ್ ಆಫ್ ಯುಕೆ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
–	–
ಪ್ರಭಾ	
ಕ್ಯಾಲೆಂಡರ್ (ಕ)	4 ಪ್ರದರ್ಶನಗಳು

ಕಾವೇರಿ ಎಕ್ಸಲೆನ್ಸ್ ಪಿಯು ಕಾಲೇಜಿಗೆ ಶೇ.100 ಫಲಿತಾಂಶ



ಮೇಘನ



ಚೈತ್ರ



ಎಸ್.ಸೌರಭಿ



ಮಾನಸ

ಮೈಸೂರು, ಏ.10– ಮೈಸೂರಿನ ಡಾ.ಚಂದ್ರಶೇಖರ್ ಫೌಂಡೇಶನ್‌ನ ಕಾವೇರಿ ಸಮೂಹ ವಿದ್ಯಾಸಂಸ್ಥೆಗಳ ಅಂಗಸಂಸ್ಥೆಯಾದ ಕಾವೇರಿ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜು, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಿದೆ.

ವಿಜ್ಞಾನ ವಿಭಾಗದಲ್ಲಿ ಚೈತ್ರ 580 ಅಂಕ, ವಾಣಿಜ್ಯ ವಿಭಾಗದಲ್ಲಿ ಮೇಘನ 587, ಎಸ್.ಸೌರಭಿ 580 ಹಾಗೂ ಮಾನಸ 578 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಚೈತ್ರ ಕನ್ನಡದಲ್ಲಿ, ಸಮರ್ಥ್ ಪಾಟೀಲ್ ಹಾಗೂ ಸೌರಭಿ ಗಣಕ ವಿಜ್ಞಾನ, ಮೇಘನ ಗಣಕ ವಿಜ್ಞಾನ ಹಾಗೂ ವ್ಯವಹಾರ ಅಧ್ಯಯನ ವಿಷಯಗಳಲ್ಲಿ ಶೇ.100ರಷ್ಟು ಅಂಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಯನ್ನು ಕಾವೇರಿ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಜಿ.ಆರ್.ಚಂದ್ರಶೇಖರ್, ಕಾವೇರಿ ಎಕ್ಸಲೆನ್ಸ್ ಪ.ಪೂ. ಕಾಲೇಜಿನ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಎನ್.ಆರ್.ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

ಭಕ್ತ ಸಾರನ್‌ಗೆ ಶೇ.85.17 ರಷ್ಟು ಅಂಕ



ಮೈಸೂರು, ಏ.10–ನಗರದ ಲಕ್ಷ್ಮೀಪುರಂ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಭಕ್ತ ಸಾರನ್ ಆರ್. ಈ ಬಾರಿಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.85.17ರಷ್ಟು ಅಂಕ ಪಡೆದಿದ್ದಾರೆ. ಕನ್ನಡದಲ್ಲಿ 97, ಇಂಗ್ಲೀಷ್‌ನಲ್ಲಿ 78, ಎಕನಾಮಿಕ್ಸ್‌ನಲ್ಲಿ 69, ಬಿಸಿನೆಸ್ ಸ್ಟಡೀಸ್‌ನಲ್ಲಿ 89, ಅಕೌಂಟನ್ಸಿಯಲ್ಲಿ 94 ಹಾಗೂ ಕಂಪ್ಯೂಟರ್ ಸೈನ್ಸ್‌ನಲ್ಲಿ 84 ಅಂಕಗಳನ್ನು ಪಡೆದಿದ್ದಾರೆ. ಈತ ರಂಗರಾಜನ್ ಆರ್. ಹಾಗೂ ಕೆ.ಆರ್.ರತ್ನ ದಂಪತಿ ಪುತ್ರ.

ದ್ವಿತೀಯ ಪಿಯು ಪರೀಕ್ಷೆ ಟುವಿಷ್ ಉನ್ನತ ಶ್ರೇಣಿ



ಮೈಸೂರು, ಏ.10–ಮೈಸೂರಿನ ಕುವೆಂಪುನಗರದ ಪ್ರಮತಿ ಕಾಲೇಜಿನ ವಿದ್ಯಾರ್ಥಿ ಸಿ.ಆರ್.ಟುವಿಷ್ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.95(600ಕ್ಕೆ 570 ಅಂಕ) ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಿಜಯನಗರ 4ನೇ ಹಂತದ ನಿವಾಸಿ. ಜೆ.ಕೆ ಟೈರ್ಸ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿ.ಬಿ ರಾಘವೇಂದ್ರ ಹಾಗೂ ಸದ್ವಿದ್ಯ ಶಾಲೆಯ ಶಿಕ್ಷಕಿ ಡಾ.ಸಿ.ವಾಣಿ ರಾಘವೇಂದ್ರ ಅವರ ಪುತ್ರ. ಇವರು ಮೂಲತಃ ಕೊಡಗಿನ ಕುಟ್ಟದವರಾಗಿದ್ದು ಚಮ್ಮಣಮಡ ಕುಟುಂಬಕ್ಕೆ ಸೇರಿದವರು.

ಈತ ಕನ್ನಡದಲ್ಲಿ 95, ಇಂಗ್ಲಿಷ್ 95, ಭೌತಶಾಸ್ತ್ರ 93, ಕೆಮಿಸ್ಟ್ರಿ 96, ಗಣಿತ ಶಾಸ್ತ್ರ–93 ಮತ್ತು ಕಂಪ್ಯೂಟರ್ ಸೈನ್ಸ್‌ನಲ್ಲಿ 98 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

ಶ್ರೀಗಳ ಆಶೀರ್ವಾದ



ತಮಿಳುನಾಡಿನ ಊಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೋಜರಾಜ ಅವರು ಗಾವಡಗೆರೆ ಶ್ರೀಗಳನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೈಸೂರಿನ ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ಭೋಜರಾಜ್ ಅವರ ಪುತ್ರ ರಾಜೇಶ್ ಮತ್ತಿತರರಿದ್ದರು.

ಮೈಸೂರು ಜಾಗದಲ್ಲಿ ಸ್ಟಾರ್ಟ್ ಅಪ್, ಉದ್ಯಮಶೀಲನೆ ಉತ್ತೇಜನಗೊಳಿಸಲು

ಏ.17ರಿಂದ ಮೈಸೂರಲ್ಲಿ 'ಟೈಕಾನ್' ಶೃಂಗಸಭೆ


ಮೈಸೂರು, ಏ.10(ಜಿಎ)–ಮೈಸೂರು ಭಾಗದಲ್ಲಿ ಉದ್ಯಮಶೀಲತೆ, ಸ್ಟಾರ್ಟ್ ಅಪ್ ಉತ್ತೇಜನಗೊಳಿಸಲು ಟೈ ಮೈಸೂರು ಘಟಕದಿಂದ ಏ.17 ರಿಂದ 19 ರವರೆಗೆ ನಗರದ ವಿಜಯನಗರ ಜೆಸಿಎಸಿ ಸಭಾಂಗಣದಲ್ಲಿ 'ಟೈಕಾನ್' ಶೃಂಗಸಭೆ ಆಯೋಜಿಸಲಾಗಿದೆ ಎಂದು ಘಟಕದ ಅಧ್ಯಕ್ಷ ಭಾಸ್ಕರ್ ಕಳಲೆ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂರು ದಿನವು ಬೆಳಗ್ಗೆ 8.30ರಿಂದ ಸಂಜೆ 6.30ರವರೆಗೆ ವಿವಿಧ ಕಾರ್ಯಕ್ರಮ ಇರಲಿವೆ. ದೇಶ 13 ಘಟಕ ಮತ್ತು ವಿದೇಶದ ಎರಡು ಘಟಕದ ಅಧ್ಯಕ್ಷರು ಭಾಗವಹಿಸಲ್ಲಿದ್ದಾರೆ. ವಿಶೇಷ ಅತಿಥಿಗಳಾಗಿ ಜೋಹೋ ಸಂಸ್ಥೆಯ ಸಿಇಓ ಶ್ರೀಧರ್ ವೆಂಬು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಮತ್ತಿತರರು ಆಗಮಿಸಲಿದ್ದಾರೆ ಎಂದರು.

ಪ್ರಮುಖವಾಗಿ ಡಿಜಿಟಲ್ ಮೂಲ ಸೌಕರ್ಯ ವಿಸ್ತರಣೆ, ವೇಗವಾಗಿ ಬೆಳೆಯುತ್ತಿರುವ ಸ್ಟಾರ್ಟ್‌ಅಪ್ ಚಟುವಟಿಕೆ, ಬಲವಾದ ಶೈಕ್ಷಣಿಕ ಸಂಸ್ಥೆಗಳು ದೃಢ ಎಂಎಸ್ಎಂಇ ವಲಯ, ಉತ್ತಮ ಸಂಪರ್ಕ ವ್ಯವಸ್ಥೆ, ವೃತ್ತಿಪರರ ಹೆಚ್ಚುತ್ತಿರುವ ವಲಸೆ ಇವುಗಳು ಹೇಗೆ ಕೈಗಾರಿಕೆ ವಿಸ್ತರಣೆ, ಆರಂಭಿಕ್ಕೆ ನೆರವಾಗಲಿವೆ ಎಂಬ ವಿಷಯದ ಮೇಲೆ ಬೆಳಕು ಚೆಲ್ಲಲಾಗುವುದು ಎಂದರು.

ಮೂರು ದಿನಗಳ ಈ ಶೃಂಗ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳಿಂದ 25ಕ್ಕೂ ಹೆಚ್ಚು ಆರಂಭಿಕ, ಬೆಳವಣಿಗೆ ಹಂತದ ಕಂಪನಿಗಳು ಹೂಡಿಕೆದಾರರ ಮುಂದೆ ತಮ್ಮ ಪ್ರಸ್ತಾವನೆ ಸಲ್ಲಿಸಲಿವೆ. ಮೈಸೂರು, ಬೆಂಗಳೂರು, ಮುಂಬಯಿ ಹೂಡಿಕೆದಾರರು ಪಾಲ್ಗೊಳ್ಳಲಿದ್ದಾರೆ. ಅನೇಕ ವಿದೇಶೀ ಕೈಗಾರಿಕಾ ಸಂಸ್ಥೆಗಳು ಸಹಾ ಭಾಗಿಯಾಗಿ ತಮ್ಮ ಸಹಕಾರದ ಮಾಹಿತಿ ನೀಡಲಿವೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಉದ್ಯಮಿಗಳು ಹಾಗೂ ಪದಾಧಿಕಾರಿಗಳಾದ ಪವನ್ ರಂಗ, ಸುಧೀರ್, ರಾಮ್, ಡಾ. ಅರುಣ್, ಆದರ್ಶ ಸುಧೀಂದ್ರ, ಆನಂದ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಅಭಿನಂದನೆ



ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜೆ.ವಿನಯ್ ಕುಮಾರ್, ಸದಸ್ಯರಾದ ಸಿ.ರಾಕೇಶ್, ವೆಂಕಟೇಶ್, ಇಂದ್ರ, ಕೆ.ಗಣೇಶ್, ಕಲೀಂ ಷರೀಫ್, ಬಾಲಕೃಷ್ಣ, ಜಗನಾಥ್ ಹಾಗೂ ಸಿದ್ದಲಿಂಗಯ್ಯ ಅವರನ್ನು ಕಾಂಗ್ರೆಸ್ ನಗರ ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಆರ್.ನಾಗೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಆರ್.ವಿನೋದ್ ಉಪ್ಪಾರ್ ಅಭಿನಂದಿಸಿದರು.

ಸಿಪಿಕೆಗೆ ಹುಟ್ಟು ಹಬ್ಬದ ಶುಭಾಶಯ



ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಅವರ 88ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ ಸಿಪಿಕೆಗೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡ ಸ್ವಾಮಿ, ಶಿವಶಂಕರ್, ಜಗದೀಶ್ ಉಪಸ್ಥಿತರಿದ್ದರು.

ಉಷಾ ಕಿರಣ್ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣೆ

ಮೈಸೂರು, ಏ. 10– ಮೈಸೂರಿನ ಲಕ್ಷ್ಮೀಪುರಂನ ದಿವಾನ್ಸ್ ರಸ್ತೆಯಲ್ಲಿರುವ ಉಷಾ ಕಿರಣ್ ಕಣ್ಣಿನ ಆಸ್ಪತ್ರೆಯಲ್ಲಿ ಪ್ರತಿ ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ಉಚಿತ ಕಣ್ಣಿನ ತಪಾಸಣೆ ಸೇವೆ ದೊರೆಯಲಿದೆ. ತಜ್ಞ ವೈದ್ಯರಾದ ಡಾ. ಕೆ.ವಿ. ರವಿಶಂಕರ್ ಹಾಗು ಡಾ. ಉಮಾ ರವಿಶಂಕರ್ ಈ ಸೇವೆ ಒದಗಿಸಲಿದ್ದಾರೆ.

ಇದರ ಜೊತೆಗೆ ನಾನಾ ಪರೀಕ್ಷೆಗಳು, ಚಿಕಿತ್ಸೆ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಆಸ್ಪತ್ರೆಯ ಸಾಮಾನ್ಯ ದರದಲ್ಲಿ ಗಣನೀಯ ರಿಯಾಯಿತಿ ನೀಡಲಾಗುವುದು. ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ಕೈಗೆಟುಕುವಂತೆ ಆರೋಗ್ಯ ಸೇವೆ ಇಲ್ಲಿ ಒದಗಿಸಲಾಗುವುದು. ಆರ್ಥಿಕ ಕಾರಣಗಳಿಂದ ಯಾರಿಗೂ ಚಿಕಿತ್ಸೆ ನಿರಾಕರಿಸಲಾಗುವುದಿಲ್ಲ ಎಂದು ಡಾ. ಕೆ.ವಿ. ರವಿಶಂಕರ್ ತಿಳಿಸಿದ್ದಾರೆ.

ಸೇವೆ ಪಡೆಯಲು ಭೇಟಿಯನ್ನು ರೋಗಿಗಗಳು ಮುಂಗಡವಾಗಿ ಕಾಯ್ದಿರಿಸಬೇಕು. ಕಣ್ಣಿನ ಪೊರೆ, ಗ್ಲಾಕೋಮಾ, ರೆಟಿನಾ, ಮಧುಮೇಹ ಸಂಬಂಧಿತ ನೇತ್ರ ಸಮಸ್ಯೆ, ಮಕ್ಕಳ ಕಣ್ಣಿನ ಸಮಸ್ಯೆ ಸೇರಿದಂತೆ ಎಲ್ಲಾ ರೀತಿಯ ಕಣ್ಣಿನ ಶಸ್ತ್ರಚಿಕಿತ್ಸೆಗಳು ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ದೂ. 0821–2334777 / 82770 80222 ಸಂಪರ್ಕಿಸಬಹುದು.

ವಿಶ್ವಸಂಸ್ಥೆಯ ಸಿಇಎಸ್‌ಸಿಆರ್ ಸಮಿತಿಗೆ ಭಾರತದ ಪ್ರೀತಿ ಸರಣ್ ಮರು ಆಯ್ಕೆ



ನ್ಯೂಯಾರ್ಕ್: ಭಾರತದ ವಿದೇಶಾಂಗ ಇಲಾಖೆಯ ಮಾಜಿ ಅಧಿಕಾರಿ, ಹಿರಿಯ ರಾಜತಾಂತ್ರಿಕರೂ ಆಗಿರುವ ಪ್ರೀತಿ ಸರಣ್ ಅವರನ್ನು ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿಯ ಉಪ ಮುಖ್ಯಸ್ಥರಾಗಿ (ಸಿಇಎಸ್‌ಸಿಆರ್) ಮರು ಆಯ್ಕೆ ಮಾಡಲಾಗಿದೆ.

ಅಂತರರಾಷ್ಟ್ರೀಯ ಸಹಕಾರ, ಅಭಿವೃದ್ಧಿಯಲ್ಲಿ ಹಾಗೂ ಮಾನವ ಹಕ್ಕುಗಳ ರಕ್ಷಣೆಯಲ್ಲಿ ವಿಶ್ವಸಂಸ್ಥೆಯ ಸಿಇಎಸ್‌ಸಿಆರ್ ಪ್ರಮುಖ ಸಮಿತಿಯಾಗಿದೆ. ಭಾರತದ ವಿದೇಶಾಂಗ ಇಲಾಖೆಯಲ್ಲಿ 36 ವರ್ಷ ಸೇವೆ ಸಲ್ಲಿಸಿದ್ದ ಪ್ರೀತಿ ಅವರು ಏಷ್ಯಾ, ಯುರೋಪ್, ಆಫ್ರಿಕಾದ ಹಲವು ದೇಶಗಳಲ್ಲಿ ಯಶಸ್ವಿ ರಾಜತಾಂತ್ರಿಕರಾಗಿ ಕಾರ್ಯನಿರ್ವಹಿಸಿದ್ದರು.

ಬಳಿಕ ಪ್ರೀತಿ ಸರಣ್ ಅವರು 2018 ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದಲ್ಲಿ ಭಾರತದ ಪ್ರತಿನಿಧಿಯಾಗಿದ್ದರು. 2023 ರಲ್ಲಿ ಸಿಇಎಸ್‌ಸಿಆರ್ ಸೇರಿದ್ದರು. 2027 ರಿಂದ 2029ರವರೆಗೆ ಅವರ ಅಧಿಕಾರದ ಅವಧಿ ವಿಸ್ತರಣೆಯಾಗಿದೆ ಎಂದು ಸಿಇಎಸ್‌ಸಿಆರ್ ಪ್ರಕಟಣೆ ತಿಳಿಸಿದೆ.

ಜಿ.ಎಸ್.ಶಿವರುದ್ರಪ್ಪ ಕವಿ ಮಾತ್ರವಲ್ಲ, ಸಾಂಸ್ಕೃತಿಕ ಚಿಂತಕ

ಜನ್ಮ ಶತಮಾನೋತ್ಸವ ವರ್ಷ ಕಾರ್ಯಕ್ರಮದಲ್ಲಿ ಪ್ರೊ.ಓ.ಎಲ್.ನಾಗಭೂಷಣಸ್ವಾಮಿ ಅಭಿಪ್ರಾಯ



ಮೈಸೂರಿನ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ವತಿಯಿಂದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಜನ್ಮ ಶತಮಾನೋತ್ಸವ ವರ್ಷ ಕಾರ್ಯಕ್ರಮ ನಡೆಸಲಾಯಿತು.

ಮೈಸೂರು, ಏ.10(ಜಿಎ)–ಜಿ.ಎಸ್.ಶಿವರುದ್ರಪ್ಪ ಅವರ ಕಾವ್ಯಗಳಲ್ಲಿ ವೈಚಾರಿಕತೆ ಮತ್ತು ಮೃದುತ್ವ ಎರಡು ಸಮನಾಗಿ ಸಾಗುತ್ತವೆ ಎಂದು ವಿಮರ್ಶಕ ಪ್ರೊ.ಓ.ಎಲ್.ನಾಗಭೂಷಣಸ್ವಾಮಿ ಅಭಿಪ್ರಾಯಪಟ್ಟರು.

ಮೈಸೂರಿನ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಜನ್ಮ ಶತಮಾನೋತ್ಸವ ವರ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿ.ಎಸ್.ಶಿವರುದ್ರಪ್ಪನವರು ಕೇವಲ ಕವಿಯಲ್ಲ, ಅವರು ಸಾಂಸ್ಕೃತಿಕ ಚಿಂತಕರು ಎಂದರು.

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಶಕ್ತಿ ಕೇಂದ್ರವನ್ನು ಪ್ರಾರಂಭಿಸಿ ನೂತನ ಪಠ್ಯಕ್ರಮ, ಅಧ್ಯಯನ, ಕಮ್ಮಟವನ್ನೊಳಗೊಂಡಂತೆ ಸಾಹಿತ್ಯ ಚರಿತ್ರೆಯನ್ನು ಪುನರ್ ಕಟ್ಟುವ ನಿಟ್ಟಿನಲ್ಲಿ ಪಂಪನಿಂದ ಪ್ರಾರಂಭವಾಗಿ ಮಾಸ್ತಿಯವರೆಗೆ ಹಲವಾರು ಅತ್ಯುತ್ತಮ ವಿಚಾರ ಸಂಕಿರಣಗಳನ್ನು ಏರ್ಪಡಿಸಿದರು. ಗದ್ಯದಲ್ಲಿ ಒಳ್ಳೆಯ ವಿಷಯಗಳನ್ನು ಬರೆದಿದ್ದಾರೆ ಎಂದು ತಿಳಿಸಿದರು.

ಹೆಚ್ಚೆಚ್ಚು ಪ್ರವಾಸಗಳನ್ನು ಕೈಗೊಳ್ಳುತ್ತಿದ್ದರು. ಯಾವುದೇ ಕಾರ್ಯಕ್ರಮಕ್ಕೆ ತೆರಳಬೇಕಾದರೂ ಅದಕ್ಕೆ ಸಂಬಂಧಿಸಿದ ಟಿಪ್ಪಣಿಗಳನ್ನು ಮಾಡಿಕೊಳ್ಳುತ್ತಿದ್ದರು. ಸೌಜನ್ಯಕ್ಕೆ ಹೆಸರಾದವರು ಜಿಎಸ್‌ಎಸ್ ಇವರ ಸಮಗ್ರ ಕಾವ್ಯ 700 ಪುಟಗಳನ್ನು ಹೊಂದಿದ್ದು, ಮತ್ತು 10 ಸಂಪುಟಗಳಲ್ಲಿ ಪ್ರಕಟವಾಗಿದೆ. ಕುವೆಂಪು, ಪು.ತಿ.ನ., ಕೆ.ಎಸ್.ಎಸ್., ಜಿ.ಎಸ್.ಎಸ್. ಇವರೆಲ್ಲ ಒಂದು ತಲೆಮಾರಿನವರು. ತಾವು ಹೇಳಬೇಕಾದ ವಿಚಾರವನ್ನು ಕವಿತೆಯ ರೂಪದಲ್ಲಿ ಹೇಳುತ್ತಿದ್ದರು. ಬದುಕನ್ನು ನೋಡುವ ದೃಷ್ಟಿಯನ್ನು ಇವರ ಕವಿತೆಗಳಲ್ಲಿ ಕಾಣಬಹುದು. ಎಲ್ಲಾ ಕವಿತೆಗಳಲ್ಲಿ ಸೌಂದರ್ಯದ ಅಂಶಗಳು ಅಭಿವ್ಯಕ್ತವಾಗಿದೆ ಎಂದರು.

ಕವಿತೆ ಬರೆಯುವುದು ಜಗತ್ತನ್ನು ತಿದ್ದಲೂ ಅಲ್ಲ, ವ್ಯಕ್ತಿಯ ಮನಸ್ಸಿನೊಳಗಣ ಭಾವನೆಗಳನ್ನು ಮತ್ತು ನೋಡುವ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಲು ಎಂದು ಜಿಎಸ್‌ಎಸ್ ನಂಬಿದ್ದರು. ಅವರು ಯಾವುದೇ ಮಠ, ಮಾನ್ಯಗಳ, ಧಾರ್ಮಿಕ ಸಂಸ್ಥೆಗಳು, ರಾಜಕೀಯ ನಾಯಕರನ್ನು ಹಿಂಬಾಲಿಸದೇ, ತಮಗೆ ಸರಿಯೆನಿಸಿದ್ದನ್ನು ತಮ್ಮ ಸಾಹಿತ್ಯ ಕೃತಿಗಳಲ್ಲಿ ಪದ ಮೂಡಿಸಿದರು ಎಂದರು.

ಕಾರ್ಯಕ್ರಮದಲ್ಲಿ ನಡೆದ ಸಂವಾದದಲ್ಲಿ ವಿದ್ಯಾರ್ಥಿನಿಯರು ಜಿ.ಎಸ್.ಎಸ್. ಕಾವ್ಯ ವಾಚನ ಮಾಡಿದರು ನಂತರ ವಿದ್ಯಾರ್ಥಿನಿಯರೊಂದಿಗೆ ಸಂವಾದದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ, ಪ್ರಾಂಶುಪಾಲರಾದ ಡಾ.ಶಾರದ, ಡಾ.ಜಿ.ಪ್ರಸಾದಮೂರ್ತಿ, ಡಾ. ಜಿ. ಪ್ರಸಾದಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಶ್ರವಣದೋಷವುಳ್ಳ ಮಕ್ಕಳ ಸಾಧನೆ



ರೋಹಿತ್



ಕೆ.ಸಿ.ಚರಣ್



ದಕ್ಷ



ಅನನ್ಯ



ಎಲ್.ಡಿ.ಸಮರ್ಥ್



ಅಪೇಕ್ಷಿತಾ ರಾಜ್



ಶ್ರೀದೀಪ್ತಿ



ವೇದಾ

ಮೈಸೂರು, ಏ.10– ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್ ವತಿಯಿಂದ ನಡೆಸುತ್ತಿರುವ 'ಇನ್ಸ್‌ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್' ಸಂಸ್ಥೆಯಲ್ಲಿ ಶಾಲಾಪೂರ್ವ ತರಬೇತಿ ಪಡೆದು, ಮುಖ್ಯವಾಹಿನಿ ಶಾಲೆಗಳಲ್ಲಿ ವ್ಯಾಸಂಗ ಮುಂದುವರಿಸಿದ ಶ್ರವಣದೋಷವುಳ್ಳ ಮಕ್ಕಳು, ಇದೀಗ ದ್ವಿತೀಯ ಪಿಯು ಪರೀಕ್ಷೆಯಲ್ಲೂ ಅತ್ಯುತ್ತಮ ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಆರ್.ಎಲ್.ರೋಹಿತ್(94.5%), ದಕ್ಷ(84.4%), ಎಲ್.ಡಿ.ಸಮರ್ಥ್(79.16%), ಅಪೇಕ್ಷಿತಾ ರಾಜ್(76.6%), ಶ್ರೀದೀಪ್ತಿ(72%), ವಾಣಿಜ್ಯ ವಿಭಾಗದಲ್ಲಿ ಅನನ್ಯ(82%), ವೇದಾ(72%) ಹಾಗೂ ಕಲಾವಿಭಾಗದಲ್ಲಿ ಕೆ.ಸಿ.ಚರಣ್(89%) ಹಾಗೂ ನಾಗವೇಣಿ(61) ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

CHANGE OF NAME

I SUJATHA HARTE D/o Late. Shamasundar, Aged 46yrs, Residing at # 1477, Poorna Drushti Road, C&D Block, Kuvempunagar Mysuru. have changed my Name from "SUJATHA HARTE" to "SUJATHA SALIAN" On my own free will, vide affidavit dated- 9/4/2026, Sworn before Smt. Ramadevi .M, Advocate & Notary, Mysore.

Sd/- SUJATHA SALIAN

13ನೇ ವರ್ಷದ ಪುಣ್ಯಸ್ಮರಣೆ



ಶ್ರೀ ಕೆ.ಕೆ.ಸಣ್ಣೇಗೌಡರು
ನಿಧನ: 11–4–2013
ಮಾಲೀಕರು: ಕೆಕೆಪಿ ಫಾರ್ಮ್ ಬಿಳ್ಳೀನಹಳ್ಳಿ ಕೊಣನೂರು – 573130

ನೀವು ನಮ್ಮನ್ನಗಲಿ ಇಂದಿಗೆ 13 ವರ್ಷ ಕಳೆದರೂ ನಿಮ್ಮ ನೆನಪು ನಮ್ಮ ಮನದಲ್ಲಿ ಹಚ್ಚ ಹಸಿರಾಗಿದೆ.

ಇಂತಿ ದು:ಖಿತಪ್ತರು:
ಶ್ರೀಮತಿ ಯಲ್ಲಮ್ಮ, ಕೊಣನೂರು
ಶ್ರೀಮತಿ ಸಿ.ಆರ್. ಜ್ಯೋತಿ ಮತ್ತು ಶ್ರೀ ಕೆ.ಎಸ್.ಶ್ರೀನಿವಾಸ್ ಮತ್ತು ಮಕ್ಕಳು, ಮೈಸೂರು.- 570023

14ನೇ ವರ್ಷದ ಸವಿನೆನಪು



ಶ್ರೀ ಜ್ಯೋತಿ ಪ್ರಸನ್ನ
(ರೈಲ್ವೆ ವರ್ಕ್‌ಶಾಪ್)
ನಿಧನ 11.04.2012

ನೀವು ನಮ್ಮನ್ನಗಲಿ ಇಂದಿಗೆ 14 ವರ್ಷ ಕಳೆದರೂ ನಿಮ್ಮ ನೆನಪು ನಮ್ಮ ಮನದಲ್ಲಿ ಹಚ್ಚ ಹಸಿರಾಗಿದೆ

ಇಂತಿ ದುಃಖಿತಪ್ತರು
ಶ್ರೀಮತಿ ಸಾವಿತ್ರಿ
ನವೀನ್ J (ರೈಲ್ವೆ ವರ್ಕ್‌ಶಾಪ್)
ಅಕ್ಕ ತಂಗಿಯರು ಮತ್ತು ಕುಟುಂಬ ವರ್ಗದವರು
ಕೆ.ಜಿ.ಕೊಪ್ಪಲ್, ಮೈಸೂರು.

ಮೈಸೂರು ಮಿತ್ರ

46

ಓದುಗರ ಗಮನಕ್ಕೆ

ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತುಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.

–ಜಾಹೀರಾತು ವ್ಯವಸ್ಥಾಪಕರು

ಡ್ರೈವರ್ ಬೇಕಾಗಿದ್ದಾರೆ

ನೀರಿನ ಟ್ಯಾಂಕರ್ ಡ್ರೈವ್ ಮಾಡಲು ನಾಡನಹಳ್ಳಿ ಸುತ್ತಮುತಲಿನವರಿಗೆ ಆದ್ಯತೆ.
Mob: 9342593199

ಸಾರ್ವಜನಿಕ ಪ್ರಕಟಣೆ

ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಈ ಕೆಳಗೆ ವಿವರಿಸಿರುವ ಷೆಡ್ಯೂಲ್ ಸ್ವತ್ತನ್ನು ನಮ್ಮ ಕಕ್ಷಿದಾರರಾದ ಮೈಸೂರು ಸಿಟಿ, ವಿಜಯನಗರ 4ನೇ ಹಂತ, ಮನೆ ನಂ. 1142 ರಲ್ಲಿ ವಾಸವಾಗಿರುವ ವಾಸುದೇವಯ್ಯ ರವರ ಧರ್ಮಪತ್ನಿಯಾದ ಎಲ್. ಸೌಭಾಗ್ಯ ರವರು, ಮೈಸೂರು ಸಿಟಿ, ಆಲನಹಳ್ಳಿ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, 17ನೇ ಕ್ರಾಸ್, ಮನೆ ನಂ. 1042 ರಲ್ಲಿ ವಾಸವಾಗಿರುವ ದಯಾನಂದ್ ಎನ್. ರವರ ಧರ್ಮಪತ್ನಿಯಾದ ರಶ್ಮಿ ಡಿ. ಎಂ. ರವರಿಂದ ಶುದ್ಧ ಕ್ರಯಕ್ಕೆ ಪಡೆಯಲು ಸಿದ್ಧರಿರುತ್ತಾರೆ. ಸದರಿ ಸ್ವತ್ತು ರಶ್ಮಿ ಡಿ. ಎಂ. ರವರಿಗೆ ಸ್ವಯಾರ್ಜಿತವಾಗಿ ಬಂದಂತಹ ಸ್ವತ್ತಾಗಿದ್ದು ಸದರಿ ಸ್ವತ್ತಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಗೆ ಹಕ್ಕು ಭಾದ್ಯತೆ ಹಾಗೂ ಇತರೆ ಹಕ್ಕುಗಳು ಇದ್ದೀದ್ದೇ ಆದಲ್ಲಿ ಏಳು ದಿನಗಳ ಒಳಗಾಗಿ ತಕರಾರು ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಈ ಮೂಲಕ ತಿಳಿಯಪಡಿಸಲಾಗಿದೆ. ಸದರಿ ಏಳು ದಿನಗಳ ನಂತರ ಷೆಡ್ಯೂಲ್ ಸ್ವತ್ತಿಗೆ ಸಂಬಂಧಿಸಿದಂತೆ ಯಾವುದೇ ತಕರಾರು ಬಂದಲ್ಲಿ ಸದರಿ ತಕರಾರು ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಷೆಡ್ಯೂಲ್ ಸ್ವತ್ತಿನ ವಿವರ

ಚಾಮರಾಜನಗರ ಜಿಲ್ಲೆ ಮತ್ತು ತಾಲ್ಲೂಕು, ಹರವೆ ಹೋಬಳಿ, ಪಡ್ನಾಕೂಡು ಗ್ರಾಮದಲ್ಲಿರುವ ಸ.ನಂ.28/4 ರ ವಿಸ್ತೀರ್ಣ 1 ಎಕರೆ 20 ಗುಂಟೆಗೆ ಸಂಬಂಧಿಸಿದಂತೆ ಚೆಕ್ಕುಬಂಧಿ: ಪೂರ್ವಕ್ಕೆ: ರಸ್ತೆ ಪಶ್ಚಿಮಕ್ಕೆ : ಶಂಭಪ್ಪ ಮತ್ತು ಪುಟ್ಟಮಾದಪ್ಪ ರವರ ಸ್ವತ್ತು, ಉತ್ತರಕ್ಕೆ : ಮಹದೇಶ್ವರಸ್ವಾಮಿ ರವರ ಸ್ವತ್ತು, ದಕ್ಷಿಣಕ್ಕೆ : ಶಿವಪ್ರಕಾಶ್ ಸ್ವತ್ತು.

ಸಹಿ/- ಮಲ್ಲಿಕಾರ್ಜುನಸ್ವಾಮಿ, ವಕೀಲರು
ಮೈಸೂರು. ಮೊ: 9845176539

ಸಾರ್ವಜನಿಕ ಪ್ರಕಟಣೆ

ಮೈಸೂರು ಸಿಟಿ, ಮನೆ ನಂಬರ್. ಸಿಹೆಚ್/31 4ನೇ ಮೇನ್, 3ನೇ ಕ್ರಾಸ್, ಸರಸ್ವತಿಪುರಂ ಇಲ್ಲಿ ವಾಸವಾಗಿರುವ ನಾರಾಯಣಗೌಡ ರವರ ಮಗಳಾದ ಕೆ.ಎನ್ ಜ್ಯೋತಿ ಇವರು ನನ್ನ ಕಕ್ಷಿದಾರರಾಗಿದ್ದು, ಇವರು ಕರಾರಿನ ನಿರ್ಧಿಷ್ಟ ನೆರವೇರಿಕೆಗಾಗಿ **ಅಸಲು ದಾವ ಸಂಖ್ಯೆ 306/2020 ಅನ್ನು ಲಕ್ಷಮಮ್ಮ ಹಾಗೂ ಇತರರ ವಿರುದ್ಧ 2ನೇ ಹೆಚ್ಚುವರಿ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮೈಸೂರು ಇಲ್ಲಿ ಸಲ್ಲಿಸಿದ್ದು ಸದರಿ ದಾವೆಯು ಇತ್ಯರ್ಥಕ್ಕಾಗಿ ಬಾಕಿ ಇರುತ್ತದೆ.** ಸದರಿ ದಾವೆಯಲ್ಲಿ ನ್ಯಾಯಾಲಯವು ಮನೆ ನಂಬರ್.14, ತುಂಗಾ ರಸ್ತೆ, ರಾಘವೇಂದ್ರ ನಗರ, ನಜರ್‌ಬಾದ್ ಮೊಹಲ್ಲಾ ಮೈಸೂರು, ಇಲ್ಲಿ ವಾಸವಾಗಿರುವ ಈ ದಾವೆಯ 23ನೇ ಪ್ರವಾದಿಯಾದ ಶ್ರೀ ಎನ್.ವಿ.ಎಸ್ ರಾಜು ಬಿನ್ ಎನ್.ಎಸ್ ರಾಜು ರವರ ವಿರುದ್ಧ ಷೆಡ್ಯೂಲ್ ಸ್ವತ್ತನ್ನು ಯಾರಿಗು ಪರಬಾರೆ ಮಾಡದಂತೆ ಮಧ್ಯಂತರ ಆದೇಶವನ್ನು ಮಾಡಿರುತ್ತದೆ. ಸದರಿ ದಾವೆಯು ಇಂದಿಗು ಇತ್ಯರ್ಥಕ್ಕಾಗಿ ಬಾಕಿ ಇರುತ್ತದೆ ಹಾಗೂ ಸದರಿ ದಾವೆಯ ಮುಂದಿನ ಸುನಾವಣೆ ದಿನಾಂಕವಾದ 15–04–2026 ಬೆಳಿಗ್ಗೆ 11 ಘಂಟೆಗೆ 2ನೇ ಹೆಚ್ಚುವರಿ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮೈಸೂರು ಇಲ್ಲಿ ಕರೆಯಲಾಗುತ್ತದೆ. ಈ ಮೂಲಕ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಈ ಷೆಡ್ಯೂಲ್ ಸ್ವತ್ತಿಗೆ ಸಂಬಂಧಿಸಿದಂತೆ **ಅಸಲು ದಾವ ಸಂಖ್ಯೆ 306/2020 2ನೇ ಹೆಚ್ಚುವರಿ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮೈಸೂರು ಇಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವುದರಿಂದ** ಯಾರು ಸಹ ಯಾವುದೇ ರೀತಿಯ ಕರಾರು, ಕ್ರಯ, ಭೋಗ್ಯ, ಜಿ.ಪಿ.ಎ ಹಾಗೂ ಇತರೆ ವ್ಯವಹಾರಗಳನ್ನು ಮಾಡಬಾರದೆಂದು ತಿಳಿಸಲಾಗುತ್ತಿದೆ. ಒಂದು ವೇಳೆ ಈ ರೀತಿಯ ಯಾವುದೇ ವ್ಯವಹಾರಗಳನ್ನು ಮಾಡಿದ್ದಲ್ಲಿ ಸದರಿ ವ್ಯವಹರಣೆಗಳು ನನ್ನ ಕಕ್ಷಿದಾರರ ಹಕ್ಕು ಹಾಗೂ ಹಿತಾಶಕ್ತಿಗೆ ಬದ್ಧಪಡಿಸುವುದಿಲ್ಲ ಹಾಗೂ ಈ ಮೇಲೆ ತಿಳಿಸಿದ ದಾವ ಸಂಖ್ಯೆ 306/2020 2ನೇ ಹೆಚ್ಚುವರಿ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ನೀಡುವ ತೀರ್ಪಿಗೆ ಒಳಪಟ್ಟಿರುತ್ತದೆ.

ಷೆಡ್ಯೂಲ್

ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು, ವರುಣ ಹೋಬಳಿ, ಹಾರೋಹಳ್ಳಿ ಗ್ರಾಮದಲ್ಲಿರುವ ಸರ್ವೇ ನಂಬರ್ 128 ವಿಸ್ತೀರ್ಣ 3 ಎಕರೆ 2 ಗುಂಟೆ ಜಮೀನಿಗೆ ಚೆಕ್ಕುಬಂದಿ: ಪೂರ್ವಕ್ಕೆ: ಸರ್ವೇ ನಂಬರ್ 125 ರ ಸ್ವತ್ತು, ಪಶ್ಚಿಮಕ್ಕೆ: ಸರ್ವೇ ನಂಬರ್ 129 ರ ಸ್ವತ್ತು, ಉತ್ತರಕ್ಕೆ: ಸರ್ವೇ ನಂಬರ್ 129 ರ ಸ್ವತ್ತು, ದಕ್ಷಿಣಕ್ಕೆ: ಸರ್ವೇ ನಂಬರ್ 127 ರ ಸ್ವತ್ತು.

ವಕೀಲರು: ಮನೋರಂಜನ್ ಬಿ.ಸಿ. ಎಂ.ಎ.ಎಲ್‌ಎಲ್‌ಎಮ್,
ವಕೀಲರು, ಕೆಎಆರ್ 324/2011, ಮೊ:9986109558.

ಹಸಿರು ನಮ್ಮ ಉಸಿರು





